ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಅಕ್ಟೋಬರ್ 13 ಗುರುವಾರ 2022

ಸಂಪುಟ: 43 | ಸಂಚಿಕೆ: 177 | ಪುಟಗಳು: 10

ದೂರವಾಣಿ: 2496520, 2496521, 2496526, 2496527, 2496528,
ಜಾಹೀರಾತು: 2496522, 2496523, ನಗರ ಕಚೇರಿಗಳು: ಕೆ.ಆರ್. ಸರ್ಕಲ್,
ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com
website: www.mysurumithra.com

₹4

ಇಂದಿನಿಂದ ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ, ಸಂಗಾಪುರ, ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ

ಮಹಾ ಕುಂಭಮೇಳಕ್ಕೆ ನಾಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ; ಇಂದು ಜಿಲ್ಲಾ ಉತ್ಸವದ ಮೆರವಣಿಗೆ ಉದ್ಘಾಟನೆ: ಅ.16ರಂದು ಮುಖ್ಯಮಂತ್ರಿ ಬೊಮ್ಮಾಯಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿ

ಮೈಸೂರು, ಅ.12 (ಆರ್‌ಕೆಬಿ)– ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ– ಸಂಗಾಪುರ– ಪುರ ಗ್ರಾಮಗಳ ತ್ರಿವೇಣಿ ಸಂಗಮದಲ್ಲಿ ನಾಲ್ಕು ದಿನಗಳ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ–2022 ಗುರುವಾರದಿಂದ ಆರಂಭವಾಗಲಿದೆ. ಅದಕ್ಕಾಗಿ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಲಕ್ಷಾಂತರ ಜನರು ಮೇಳದಲ್ಲಿ ಭಾಗವಹಿಸಲಿದ್ದಾರೆ.

ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ಅ.13ರಿಂದ 16ರವರೆಗೆ ನಡೆಯುವ 2ನೇ ಕುಂಭಮೇಳ ಇದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೂರು ಜ್ಯೋತಿ ರಥಗಳು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಂಚರಿಸುತ್ತಿದ್ದು, ಅವು ಅ.13ರಂದು ಮಧ್ಯಾಹ್ನ 3 ಗಂಟೆಗೆ ಕೆ.ಆರ್.ಪೇಟೆ ತಲುಪಿ, ಅಲ್ಲಿ ಜಾನಪದ ಕಲಾತಂಡಗಳ ಸಹಿತ ಮೆರವಣಿಗೆ ನಡೆಯಲಿದೆ. ಮೆರವಣಿಗೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಮೆರವಣಿಗೆ ತ್ರಿವೇಣಿ ಸಂಗಮ ತಲುಪಲಿದೆ. ನಂತರ ತ್ರಿವೇಣಿ ಸಂಗಮದಲ್ಲಿ ಮಲೆ ಮಹದೇಶ್ವರರ ಮೂರ್ತಿ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಪೂಜಾ ಕಾರ್ಯಗಳು, ಹೋಮ ಹವನಗಳು ನಡೆಯಲಿವೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬುಧವಾರ ಸುತ್ತೂರು ಶಾಖಾ ಮಠದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.



ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳಕ್ಕೆ ಸುತ್ತೂರು ಶ್ರೀಗಳಿಗೆ ಸಚಿವರಾದ ಡಾ.ನಾರಾಯಣಗೌಡ, ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಬುಧವಾರ ಅಧಿಕೃತವಾಗಿ ಆಹ್ವಾನ ನೀಡಿದರು.

2ನೇ ಕುಂಭಮೇಳ: ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ 2ನೇ ಕುಂಭಮೇಳ ಇದಾಗಿದೆ. ಮೊದಲ ಕುಂಭಮೇಳ 2013ರಲ್ಲಿ ಯಶಸ್ವಿಯಾಗಿ ನಡೆದಿತ್ತು. ಅ.13ರ ಸಂಜೆ 6.30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಕುಂಭಮೇಳವನ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಆದ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ ಎಲ್ಲಾ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರು ಅತಿಥಿಗಳಾಗಿ ▶ 8ನೇ ಪುಟಕ್ಕೆ

ನಾಲ್ಕು ದಿನದ ಕಾರ್ಯಕ್ರಮಗಳ ವಿವರ

● **ಅ.13ರಂದು:** ಬೆಳಗ್ಗೆ 5ಕ್ಕೆ– ಬ್ರಾಹ್ಮಿಮುಹೂರ್ತದಲ್ಲಿ ದೇವಾಲಯ ಪ್ರವೇಶ, ಭಗವಾಧ್ವಜ ಸ್ಥಾಪನೆ, ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮ. ಮಧ್ಯಾಹ್ನ 2.30ಕ್ಕೆ ಕೆ.ಆರ್.ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಮೆರವಣಿಗೆ. ಸಂಜೆ 6.30ಕ್ಕೆ ಕೆ.ಆರ್.ಪೇಟೆ ಪಟ್ಟಣದಲ್ಲಿ ಆಳ್ವಾಸ್ ಸಂಸ್ಥೆ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

● **ಅ.14ರಂದು:** ಪ್ರಾತಃಕಾಲ 4ಕ್ಕೆ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ, ಪೂಜಾ ಕಾರ್ಯಗಳು. ಬೆಳಗ್ಗೆ 10.30ಕ್ಕೆ ನೂತನ ಮಲೆ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, 3 ಜ್ಯೋತಿಗಳಿಗೆ ಪೂಜೆ, ಕಾವೇರಿ ನದಿ ಪೂಜೆ, ಬಾಗಿನ ಸಮರ್ಪಣೆ, ವಿವಿಧ ವಸ್ತು ಪ್ರದರ್ಶನ ಮಳಿಗೆಗಳ ಉದ್ಘಾಟನೆ. ಬೆಳಗ್ಗೆ 11ಕ್ಕೆ ಧರ್ಮಸ್ಥಳ ಶ್ರೀಕ್ಷೇತ್ರದ ಡಾ.ವೀರೇಂದ್ರ ಹೆಗ್ಗಡೆಯವರು ಇನ್ನಿತರ ಸಾಧು ಸಂತರು ಹಾಗೂ ಗಣ್ಯರಿಂದ ಕುಂಭಮೇಳ ಕಾರ್ಯಕ್ರಮದ ಉದ್ಘಾಟನೆ. ಮಧ್ಯಾಹ್ನ 3ಕ್ಕೆ ಮಳವಳ್ಳಿ ಮಹದೇವಸ್ವಾಮಿ ಮತ್ತು ತಂಡದಿಂದ ಜಾನಪದ ಗೀತೆ. ಸಂಜೆ 5ಕ್ಕೆ ಗಂಗಾವತಿ ಪ್ರಾಣೇಶ್, ಪ್ರೊ.ಕೃಷ್ಣೇಗೌಡ, ಹಿರೇಮಗಳೂರು ಕಣ್ಣನ್, ಸುಧಾ ಬರಗೂರು ಅವರಿಂದ 'ಹಾಸ್ಯ ಸಂಭ್ರಮ'. ಸಂಜೆ 6.30ಕ್ಕೆ ವಾರಣಾಸಿಯ ಕಾಶಿಯ ಮಾದರಿಯಲ್ಲಿ ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ವಿಶೇಷ ಗಂಗಾರತಿ, ಸಂಜೆ 7ಕ್ಕೆ ವಿಶೇಷ ಲೇಸರ್ ಶೋ, ಆದಿಚುಂಚನಗಿರಿ ಮಹಾಸಂಸ್ಥಾನದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ.

● **ಅ.15ರಂದು:** ಬೆಳಗ್ಗೆ 6 ಗಂಟೆಗೆ ಕಳಸ ಪೂಜೆ, ಗಣಪತಿ, ನವಗ್ರಹ, ಮೃತ್ಯುಂಜಯ ಮತ್ತು ಸಹಸ್ರ ಮೋದಕ ಹೋಮ. ಬೆಳಗ್ಗೆ 9.30ಕ್ಕೆ ಎಂಎನ್‌ಪಿ ರತ್ನಂ ಮತ್ತು ತಂಡದಿಂದ ಸ್ಯಾಕ್ಸೊಫೋನ್ ಕಾರ್ಯಕ್ರಮ. ಕೆ.ಆರ್.ಪೇಟೆಯ ರವಿ ಶಿವಕುಮಾರ್ ಮತ್ತು ತಂಡ ಗಂಧರ್ವ ಮ್ಯೂಸಿಕ್ ಅಕಾಡೆಮಿಯಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ. ಬೆಳಗ್ಗೆ 11.30ಕ್ಕೆ ಧಾರ್ಮಿಕ ಸಮ್ಮೇಳನ, ಮಧ್ಯಾಹ್ನ 2.30ಕ್ಕೆ ಕಿಕ್ಕೇರಿ ಕೃಷ್ಣಮೂರ್ತಿ ತಂಡದಿಂದ ಸುಗಮ ಸಂಗೀತ. ಸಂಜೆ 4 ಗಂಟೆಗೆ ಶ್ರೀ ಮಹದೇಶ್ವರ, ಶ್ರೀ ಸಂಗಮೇಶ್ವರ, ಶ್ರೀ ಸ್ವತಂತ್ರ ಸಿದ್ದಲಿಂಗೇಶ್ವರರಿಗೆ ಏಕಾದಶ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ. ಸಂಜೆ 5ಕ್ಕೆ ಶ್ರೀ ಮಲೆ ಮಹದೇಶ್ವರರ ಜೀವನ ಚರಿತ್ರೆ ಕುರಿತು ನಾಟಕ ಪ್ರದರ್ಶನ. ಸಂಜೆ 6.30ಕ್ಕೆ ವಾರಣಾಸಿಯ ಕಾಶಿಯ ಮಾದರಿಯಲ್ಲಿ ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ವಿಶೇಷ ಗಂಗಾರತಿ. ಸಂಜೆ 7ಕ್ಕೆ ವಿಶೇಷ ಲೇಸರ್ ಶೋ, ನಂತರ ಜೆಎಸ್‌ಎಸ್ ಸಂಸ್ಥೆಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ.

● **ಅ.16ರಂದು:** ಬೆಳಗ್ಗೆ 6.30ಕ್ಕೆ ಕುಂಭಮೇಳದ ಮಹಾ ಪೂರ್ಣಾಹುತಿ, ಕಳಸದ ನೀರನ್ನು ಕಾವೇರಿ ನದಿ ಮಾತೆಗೆ ಅರ್ಪಿಸುವುದು. ಬೆಳಗ್ಗೆ 9.30ಕ್ಕೆ ಮಹಾ ಕುಂಭಮೇಳದ ಪುಣ್ಯಸ್ನಾನ, ಬೆಳಗ್ಗೆ 10.30ಕ್ಕೆ ಮಹಾ ಕುಂಭಮೇಳದ ಸಮಾರೋಪ ಸಮಾರಂಭ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿವಿಧ ಮಠಾಧೀಶರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯ ಸಂಸದರು, ಶಾಸಕರು ಭಾಗಿ. ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ.

ಗಾಂಧೀಜಿ ಪಾದದ ಧೂಳಿಗೆ ನೆಹರೂ ಸಮ

ಸಿಎಂ ಬಸವರಾಜ ಬೊಮ್ಮಾಯಿ

ಹೊಸಪೇಟೆ (ವಿಜಯನಗರ), ಅ.12– ಮಹಾತ್ಮ ಗಾಂಧಿ ಅವರ ಪಾದದ ಧೂಳಿಗೆ ನೆಹರೂ ಸಮ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ನೆಹರೂ ಅವರ ಪಾದಕ್ಕೆ ಮೋದಿ ಅವರು ಸಮ ಎಂದು ಕಾಂಗ್ರೆಸ್ಸಿಗರು, ಸಿದ್ದರಾಮಯ್ಯನವರು ಟೀಕಿಸಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಪಾದದ ಧೂಳಿಗೆ ನೆಹರೂ ಅವರು ಸಮಾನರಾ, ನಾವು ಕೇಳಬಹುದಾ ಎಂದು ಪ್ರಶ್ನಿಸಿದರು.

ದೇಶದ ಜನರನ್ನು ಒಗ್ಗೂಡಿಸಿ ಭಾರತ ಅಗ್ರಗಣ್ಯ ಸ್ಥಾನದಲ್ಲಿ ಬರುವಂತೆ ಕೆಲಸ ಮಾಡುತ್ತಿರುವ ಮೋದಿ ಬಗ್ಗೆ ಹಗುರವಾಗಿ ಮಾತಾಡಬಾರದು ಎಂದು ನಾವು ಹೇಳಿದರೆ, ಸಿದ್ದರಾಮಯ್ಯನವರು ಏನೇನೋ ವಿತಂಡವಾಗಿ ಮಾತಾಡುತ್ತಿದ್ದಾರೆ. ಯಾವಾಗಲೂ ಅವರದು ವಿತಂಡವಾದ. ದೇಶದಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ನಮ್ಮ ದೇಶಕ್ಕಿಂತ ಶೇ.10ರಷ್ಟು ಜನಸಂಖ್ಯೆ ಇರುವ ರಾಷ್ಟ್ರಗಳಲ್ಲಿ ಈಗಲೂ ಕೋವಿಡ್ ಇದೆ. ಆದರೆ, ನಮ್ಮಲ್ಲಿ ಅದನ್ನು ಸಮರ್ಥವಾಗಿ ನಿಭಾಯಿಸಿದ್ದರಿಂದ ಯಶಸ್ವಿಯಾಗಿದೆ ಎಂದು ಹೇಳಿದರು.



ಹೊಸ ಶಿಕ್ಷಣ ನೀತಿ, ಔದ್ಯೋಗೀಕರಣ, ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಮಟ್ಟದಲ್ಲಿ ಬಂಡವಾಳ ಹರಿದು ಬರುವಂತೆ ಮೋದಿ ಮಾಡಿದರು. ರೈತರ ಯೋಜನೆಗಳನ್ನು ರೂಪಿಸಿದರು. ಇತ್ತೀಚಿನ ವಿಶ್ವ ಬ್ಯಾಂಕ್ ವರದಿ ಪ್ರಕಾರ, ಎಲ್ಲ ದೇಶಗಳಲ್ಲಿ ಆರ್ಥಿಕ ಹಿಂಜರಿತವಿದೆ. ಆದರೆ, ಭಾರತ ಸಮತೋಲನ ಕಾಪಾಡಿಕೊಂಡು ಮುನ್ನಡೆಯುತ್ತಿದೆ ಎಂದು ಉಲ್ಲೇಖಿಸಿದೆ. ಮೋದಿ ಅವರ ನೀತಿಗಳೇ ಇದಕ್ಕೆ ಕಾರಣ ಎಂದು ಹೇಳಿದರು. ಬಿಜೆಪಿ ಸರ್ಕಾರದಲ್ಲಿ ಜನ ಭಯ ಭೀತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಿದೆ. ನಮ್ಮ ಸರ್ಕಾರದಿಂದ ಯಾರಿಗೂ ಭಯವಿಲ್ಲ. ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರು, ರಾಜಕೀಯ ವಾಗಿ ಕಾಂಗ್ರೆಸ್ಸಿಗರಿಗೆ ಭಯವಿದೆ. ಜನಬೆಂಬಲದೊಂದಿಗೆ ಬಿಜೆಪಿ ಪುನಃ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಆ ಭಯ ಕಾಂಗ್ರೆಸ್‌ಗೆ ಕಾಡುತ್ತಿದೆ ಎಂದರು. ನಮ್ಮ ▶ 8ನೇ ಪುಟಕ್ಕೆ

ಟ್ಯೂಷನ್‌ಗೆ ಹೋದ ಬಾಲಕಿ ಶವ ನಿರ್ಮಾಣ ಹಂತದ ಮನೆಯ ಸಂಪ್‌ನಲ್ಲಿ ಪತ್ತೆ

ಮಳವಳ್ಳಿ.ಅ.12– ಟ್ಯೂಷನ್‌ಗೆ ತೆರಳಿದ್ದ ಬಾಲಕಿಯ ಶವ ನಿರ್ಮಾಣ ಹಂತದ ಮನೆಯ ಸಂಪ್‌ನಲ್ಲಿ ಪತ್ತೆಯಾಗಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ವರದಿಯಾಗಿದೆ.



ದಿವ್ಯಾ

ಸುರೇಶ್ ಹಾಗೂ ಅಶ್ವಿನಿ ದಂಪತಿಯ ಪುತ್ರಿ, ಹತ್ತು ವರ್ಷದ ದಿವ್ಯಾ ನಿನ್ನೆ ಮಧ್ಯಾಹ್ನ ಕಾಂತರಾಜ್ ಎಂಬುವರ ಬಳಿ ಟ್ಯೂಷನ್‌ಗೆ ಹೋಗುವುದಾಗಿ ಮನೆಯಿಂದ ಹೋಗಿದ್ದಳು. ಆದರೆ ಸಂಜೆಯಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಟ್ಯೂಷನ್ ನಡೆಯುವ ಸ್ಥಳ ಹಾಗೂ ಇತರೆಡೆ ಪೋಷಕರು ರಾತ್ರಿ ಯಿಡೀ ಹುಡುಕಾಟ ನಡೆಸಿದ್ದರೂ ಬಾಲಕಿಯ ಸುಳಿವು ಸಿಕ್ಕಿರಲಿಲ್ಲ. ಆದರೆ ಇಂದು ಯಾರೋ ನೀಡಿದ ಸುಳಿವನ್ನು ಆಧರಿಸಿ, ಪೋಷಕರು ಹಾಗೂ ಸಂಬಂಧಿ ಗಳು ಮೈಸೂರು ರಸ್ತೆಯ ನಿರ್ಮಾಣ ಹಂತದ ಮನೆಯ ಸಂಪ್ ಪರಿಶೀಲಿಸಿ ದಾಗ ಅಲ್ಲಿ ಬಾಲಕಿಯ ಶವ ಪತ್ತೆಯಾ ಗಿದೆ. ತಕ್ಷಣ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿವೈಎಸ್ಪಿ ನವೀನ್‌ಕುಮಾರ್ ಹಾಗೂ ಮಳವಳ್ಳಿ ಟೌನ್ ಇನ್ಸ್‌ಸ್ಪೆಕ್ಟರ್ ರಾಜೇಶ್, ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲಿಸಿದರು.

ಆಸ್ಪತ್ರೆಗೆ ಎಸ್ಪಿ ಯತೀಶ್, ಎಎಸ್ಪಿ ವೇಣುಗೋಪಾಲ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಮ್ಮ ಮಗಳನ್ನು ಯಾರೋ ಹತ್ಯೆ ಮಾಡಿದ್ದು, ಅವರನ್ನು ಬಂಧಿಸಿ, ತಮಗೆ ನ್ಯಾಯ ದೊರಕಿಸಿಕೊಡುವಂತೆ ಪೋಷಕರು ಮನವಿ ಮಾಡಿದರು. ಜೊತೆಗೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಒತ್ತಾ ಯಿಸಿ, ಪೊಲೀಸ್ ಠಾಣೆ ಮುಂದೆಯೂ ಪ್ರತಿಭಟನೆ ನಡೆಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಡಾ.ಕೆ. ಅನ್ನದಾನಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಿಕ್ಷಕನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು



ಬೆಂಗಳೂರು, ಅ.12– ರಾಹುಲ್ ಗಾಂಧಿ ಅವರನ್ನು ಬಚ್ಚಾ ಎಂದು ಹೇಳುವ ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ. ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಸರಣಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಎರಡು ಸವಾಲುಗಳನ್ನು ಹಾಕಿದ್ದಾರೆ.

ಬಿಎಸ್‌ವೈ ಬೆನ್ನಿಗೆ ಇರಿದವರು ಯಾರು ಎಂಬುದು ಜನರಿಗೆ ಗೊತ್ತು...: ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ▶ 8ನೇ ಪುಟಕ್ಕೆ

ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯದಿಂದ ಗಿರಿಜನ ವ್ಯಕ್ತಿ ಸಾವು

ಆರ್‌ಎಫ್‌ಓ, ಡಿಆರ್‌ಎಫ್‌ಓ ಸೇರಿ 17 ಮಂದಿ ವಿರುದ್ಧ ಕೇಸ್

● ಅಕ್ರಮ ಬಂಧನ, ಕೊಲೆ ಪ್ರಕರಣ ದಾಖಲು ● ಜಿಂಕೆ ಮಾಂಸ ಮಾರಾಟ ಆರೋಪದಲ್ಲಿ ಗಿರಿಜನ ಹಾಡಿ ಕರಿಯಪ್ಪನ ವಶಕ್ಕೆ ಪಡೆಯಲಾಗಿತ್ತು ● ತೀವ್ರವಾಗಿ ಅಸ್ವಸ್ಥಗೊಂಡ ಕರಿಯಪ್ಪ ಕೆ.ಆರ್.ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು ● ಕಸ್ಟೋಡಿಯಲ್ ಡೆತ್ ಬಗ್ಗೆ ಸಿಐಡಿ ತನಿಖೆ ಸಾಧ್ಯತೆ



ಕರಿಯಪ್ಪ

ಹೆಚ್.ಡಿ.ಕೋಟೆ, ಅ.12–ಅರಣ್ಯ ಇಲಾಖಾ ಸಿಬ್ಬಂದಿ ವಶದಲ್ಲಿದ್ದ ಗಿರಿಜನ ವ್ಯಕ್ತಿ ಸಾವನ್ನಪ್ಪಿದ್ದು, ಗುಂಡ್ರೆ ಅರಣ್ಯ ವಲಯದ ಆರ್‌ಎಫ್‌ಓ, ಡಿಆರ್‌ಎಫ್‌ಓ ಸೇರಿದಂತೆ 17 ಮಂದಿ ಅರಣ್ಯ ಸಿಬ್ಬಂದಿ ವಿರುದ್ಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ಅಕ್ರಮ ಬಂಧನ ಪ್ರಕರಣ ದಾಖಲಾಗಿದೆ. ಗುಂಡ್ರೆ ಅರಣ್ಯ ವಲಯದ ಆರ್‌ಎಫ್‌ಓ ಅಮೃತೇಶ್, ಡಿಆರ್‌ಎಫ್‌ಓ ಕಾರ್ತಿಕ್ ಯಾದವ್, ಸಿಬ್ಬಂದಿಗಳಾದ ಆನಂದ್, ಬಾಹುಬಲಿ, ರಾಮು, ಶೇಖರಯ್ಯ, ಸದಾಶಿವ, ಮಂಜು, ಉಮೇಶ್, ಸಂಜಯ್, ರಾಜಾನಾಯಕ್, ಸುಷ್ಮಾ, ಮಹದೇವಿ, ಅಯ್ಯಪ್ಪ, ಸೋಮಶೇಖರ್, ತಂಗಮಣಿ, ಸಿದ್ದಿಕ್ ಪಾಷಾ ಕೊಲೆ ಆರೋಪಕ್ಕೆ ಗುರಿಯಾಗಿರುವವರು. ಜಿಂಕೆ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡ್ರೆ ಅರಣ್ಯ ವಲಯದ ಹೊಸಹಳ್ಳಿ ಹಾಡಿ ನಿವಾಸಿ ಕರಿಯಪ್ಪ(41) ಎಂಬಾತನನ್ನು ಸೋಮವಾರ ಮಧ್ಯಾಹ್ನ ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದು, ಅಕ್ರಮ ಬಂಧನದಲ್ಲಿಟ್ಟುಕೊಂಡು ಹಲ್ಲೆ ನಡೆಸಿದ ಪರಿಣಾಮ ಆತ ತೀವ್ರವಾಗಿ ಅಸ್ವಸ್ಥಗೊಂಡು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಾವನ್ನಪ್ಪಿದ್ದಾನೆ ▶ 8ನೇ ಪುಟಕ್ಕೆ

ಯೋನೋ ಆ್ಯಪ್‌ಗೆ 'ಆಧಾರ್' ಅಪ್‌ಡೇಟ್ ಮಾಡಿಸಿ 24,987 ರೂ. ವಂಚನೆ

ಕ್ರೈಂ ವಾರ್ತೆ

ಆನ್‌ಲೈನ್ ಮೋಸದ ಜಾಲದಲ್ಲಿ ಭಾರೀ ಹಣ ಕಳೆದುಕೊಂಡ ಮತ್ತಿಬ್ಬರು ಮಹಿಳೆಯರು

ಮೈಸೂರು, ಅ.12–ಯೂನೋ ಆ್ಯಪ್‌ಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವಂತೆ ಲಿಂಕ್ ಕಳುಹಿಸಿ ಮಹಿಳೆಯಿಂದ ಆನ್‌ಲೈನ್ ಮೂಲಕ 24,987 ರೂ. ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೈಸೂರಿನ ಗಿರಿಯಾಬೋವಿ ಪಾಳ್ಯ ನಿವಾಸಿ ಕೆ.ಎಂ. ನಂದಿನಿ(34) ಎಂಬುವರ ಮೊಬೈಲ್‌ಗೆ ಯೂನೋ ಆ್ಯಪ್‌ಗೆ ಆಧಾರ್ ಕಾರ್ಡ್ ಅಪ್‌ಲೋಡ್ ಮಾಡುವಂತೆ ಲಿಂಕ್ ರವಾನಿಸಲಾಗಿದೆ. ಸದರಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಓಟಿಪಿ ನೀಡಿದ ತಕ್ಷಣ ಅವರ ಬ್ಯಾಂಕ್ ಖಾತೆಯಿಂದ 24,987 ರೂ. ಕಡಿತಗೊಂಡಿದೆ.

ಮತ್ತೊಂದು ಪ್ರಕರಣದಲ್ಲಿ ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಹಣವನ್ನು ಡಬಲ್ ಮಾಡಿಕೊಡುವುದಾಗಿ ಲಿಂಕ್ ಕಳುಹಿಸಿದ್ದಾನೆ. ಅದನ್ನು ನಂಬಿದ ಯುವತಿ 73 ಸಾವಿರ ರೂ. ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿದ್ದಾಳೆ. ಈ ಸಂಬಂಧ ಯುವತಿಯ ತಾಯಿ ಮೈಸೂರಿನ ಸಿದ್ಧಾರ್ಥನಗರ ನಿವಾಸಿ ಹೆಚ್.ಭಾಗ್ಯಲಕ್ಷ್ಮಿ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ವರ್ಕ್ ಫ್ರಂ ಹೋಂ ಜಾಬ್ ನೀಡುವುದಾಗಿ ನಂಬಿಸಿ ಗೃಹಿಣಿಗೆ 1,17,647 ರೂ. ವಂಚಿಸಲಾಗಿದೆ. ಫೇಸ್‌ಬುಕ್‌ನಲ್ಲಿ ವರ್ಕ್ ಫ್ರಂ ಹೋಂ ಜಾಬ್ ಬಗ್ಗೆ ಜಾಹೀರಾತು ನೋಡಿದ ಮೈಸೂರಿನ ವಿಜಯನಗರ 3ನೇ ಹಂತದ ಗೃಹಿಣಿ ಪ್ರತಿಕಾ ಗೌಡ(28) ವಂಚಕರು ಹೇಳಿದ ವೆಬ್‌ಸೈಟ್‌ಗೆ ಲಾಗಿನ್ ಆಗಿ 1,17,647 ರೂ. ವರ್ಗಾಯಿಸಿದ್ದಾರೆ. ಆದರೆ ಅವರಿಗೆ ಯಾವುದೇ ರೀತಿಯ ಕೆಲಸ ದೊರೆಯಲಿಲ್ಲ. ಈ ಮೂರೂ ಪ್ರಕರಣಗಳು ಮೈಸೂರು ನಗರ ಸೆನ್ ಠಾಣೆಯಲ್ಲಿ ದಾಖಲಾಗಿವೆ.

ಇಲ್ಲದ ನಿವೇಶನಕ್ಕೆ ಅಗ್ರಿಮೆಂಟ್ ಮಾಡಿ 20 ಲಕ್ಷ ವಂಚನೆ: ಪ್ರಕರಣ ದಾಖಲು



ಮೈಸೂರು,ಅ.12–ತಮ್ಮದಲ್ಲದ ನಿವೇಶನವನ್ನು ಮಾರಾಟ ಮಾಡಲು ಅಗ್ರಿಮೆಂಟ್ ಮಾಡಿಕೊಂಡು ಗುತ್ತಿಗೆದಾರರೊಬ್ಬರಿಗೆ 20 ಲಕ್ಷ ರೂ. ವಂಚಿಸಿರುವ ಬಗ್ಗೆ ವರದಿಯಾಗಿದೆ. ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿ ಗುತ್ತಿಗೆದಾರ ಅನೀಸ್ ಅಹಮ್ಮದ್ ಸಿದ್ದಿಖಿ(36) ವಂಚನೆಗೊಳಗಾದವರಾಗಿದ್ದು, ಇವರಿಗೆ ಪರಿಚಯವಿರುವ ಸಾತಗಳ್ಳಿಯ ಮಹಮ್ಮದ್ ನಯೀಂ, ಕಲ್ಯಾಣಗಿರಿಯ ಸಯ್ಯದ್ ನಸರುಲ್ಲಾ ಬೇಗ್ ಮತ್ತು ಜುನೇದ್ ಅಲಿಯಾಸ್ ಫೈಜಾ ಜುನೇದ್ ಎಂಬುವರು ತಮಗೆ ಪರಿಚಯವಿರುವ ಕೆ.ಆರ್.ವಿಶ್ವನಾಥ್ ಎಂಬುವರಿಗೆ ರಾಜೀವ್‌ನಗರ 2ನೇ ಹಂತದಲ್ಲಿರುವ 30X40 ಅಳತೆಯ 1318 ಸಂಖ್ಯೆಯ ನಿವೇಶನ ಮಂಜೂರಾಗಿದೆ ಎಂದು ತಿಳಿಸಿ 30 ಲಕ್ಷ ರೂ.ಗಳಿಗೆ ಬೆಲೆ ಮಾತನಾಡಿದ್ದಾರೆ. 2019ರ ಜು.16ರಂದು ಅಗ್ರಹಾರದಲ್ಲಿರುವ ನೋಟರಿಯೊಬ್ಬರ ಬಳಿ ಕರೆದುಕೊಂಡು ಹೋಗಿ ವಿಶ್ವನಾಥ್ ಪರವಾಗಿ ಮಹಮ್ಮದ್ ನಯೀಂ 20 ಲಕ್ಷ ರೂ.ಗಳನ್ನು ಮುಂಗಡವಾಗಿ ಪಡೆದು ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ. ನಂತರ ನಿವೇಶನದ ಬಗ್ಗೆ ಅನೀಸ್ ಅಹಮ್ಮದ್ ಸಿದ್ದಿಖಿ ಅವರು ಮುಡಾ ಕಚೇರಿಯಲ್ಲಿ ವಿಚಾರಿಸಿದಾಗ ವಿಶ್ವನಾಥ್ ಎಂಬುವರಿಗೆ ವಿಜಯನಗರದಲ್ಲಿ ಬದಲಿ ನಿವೇಶನ ನೀಡಿ, ಅವರಿಗೆ ಈ ಹಿಂದೆ ಮಂಜೂರಾಗಿದ್ದ ರಾಜೀವ್ ನಗರ 2ನೇ ಹಂತದ 1318 ಸಂಖ್ಯೆಯ ನಿವೇಶನವನ್ನು ಮುಡಾ ವಶಪಡಿಸಿಕೊಂಡಿದ್ದು, ಹಾಲಿ ಸದರಿ ನಿವೇಶನ ಮುಡಾಗೆ ಸೇರಿದ್ದಾಗಿದೆ ಎಂಬುದು ಗೊತ್ತಾಗಿದೆ. ಈ ವಿಚಾರವಾಗಿ ಆರೋಪಿಗಳೊಂದಿಗೆ ಪ್ರಶ್ನಿಸಿದಾಗ ಅವರು ಅನೀಸ್ ಅಹಮ್ಮದ್ ಅವರ ಬಳಿ ಇದ್ದ ದಾಖಲಾತಿಗಳನ್ನು 2020ರ ಜ.15ರಂದು ಕಿತ್ತುಕೊಂಡು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಅ.9ರಂದು ನೀಡಿದ ದೂರನ್ನು ದಾಖಲಿಸಿಕೊಂಡಿರುವ ಉದಯಗಿರಿ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರವಾಸ ಏರ್ಪಡಿಸುವ ನೆಪದಲ್ಲಿ ಮಹಿಳೆಗೆ 47 ಸಾವಿರ ವಂಚನೆ

ಮೈಸೂರು, ಅ.12–ಟೂರ್ ಕರೆದುಕೊಂಡು ಹೋಗುವುದಾಗಿ ಇ–ಮೇಲ್ ಮಾಡಿ ಮಹಿಳೆಗೆ 47 ಸಾವಿರ ರೂ. ವಂಚಿಸಲಾಗಿದೆ. ಮೈಸೂರಿನ ಜ್ಯೋತಿನಗರ ಸಿಪಿಡಬ್ಲ್ಯುಡಿ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಬಿಯಾಸ್ ಘೋಷ್(36) ಎಂಬುವರಿಗೆ ಕರ್ನಾಟಕದಲ್ಲಿ ಅ.20ರ ಅ.6ರವರೆಗೆ 4 ದಿನ ರಾತ್ರಿ, 5 ದಿನ ಹಗಲು ಪ್ರವಾಸಕ್ಕಾಗಿ ಒಬ್ಬರಿಗೆ 10,500 ರೂ. ನಿಗದಿ ಮಾಡಲಾಗಿದೆ ಎಂದು ಟೂರ್ ಪ್ರೋಗ್ರಾಂ ಅನ್ನು sales@thethreetravel.com ಐಡಿಯಿಂದ ಸೆ.3ರಂದು ಮೇಲ್ ಬಂದಿದೆ. ಅದನ್ನು ನಂಬಿದ ಅವರು, ನಾಲ್ವರು ವಯಸ್ಕರು ಮತ್ತು 5 ವರ್ಷದ ಮಗುವಿಗೆ ಸೇರಿ ಒಟ್ಟು 5 ಮಂದಿಗೆ 47 ಸಾವಿರ ರೂ.ಗಳನ್ನು ಟ್ರಾವೆಲ್ ಏಜೆನ್ಸಿಯವರು ಎಂದು ಹೇಳಿಕೊಂಡು ಸಿಕ್ಕಿರನ ಕಾವ್ಯಾ ಎಂಬಾಕೆ ತಿಳಿಸಿದ ಮೊಬೈಲ್ ಸಂಖ್ಯೆ 9717763803ಗೆ ಗೂಗಲ್ ಪೇ ಮೂಲಕ ರವಾನಿಸಿದ್ದಾರೆ. ಆದರೆ ಈವರೆಗೆ ಅವರನ್ನು ಪ್ರವಾಸಕ್ಕೆ ಕರೆದೊಯ್ಯದೆ ವಂಚಿಸಲಾಗಿದೆ. ಈ ಸಂಬಂಧ ಮೈಸೂರು ನಗರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಜಿಪಿ ಇನ್‌ಸ್ಟಾಗ್ರಾಂ ಹ್ಯಾಕ್ ಮಾಡಿ ನಕಲಿ ಖಾತೆ ಕ್ರಿಯೇಟ್: ಪ್ರಕರಣ ದಾಖಲು

ಮೈಸೂರು, ಅ.12–ದಕ್ಷಿಣ ವಲಯ ಐಜಿಪಿಯವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿ ನಕಲಿ ಖಾತೆ ಕ್ರಿಯೇಟ್ ಮಾಡಿರುವ ಬಗ್ಗೆ ವರದಿಯಾಗಿದೆ. IGP SR Mysuru (ID:igpsr_mysuru)–ಐಜಿಪಿಯವರ ಅಧಿಕೃತ



ಇನ್‌ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು igpsr_mysuru_ ಹೆಸರಿನಲ್ಲಿ ನಕಲಿ ಖಾತೆ ಕ್ರಿಯೇಟ್ ಮಾಡಿ ಈ ಖಾತೆ ಮೂಲಕ ಸಾರ್ವಜನಿಕರಿಗೆ ಮೆಸೇಜ್ ಮಾಡಿ ಹಣ ಕೇಳುತ್ತಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ದುಷ್ಕರ್ಮಿಗಳು 9627428949 ಮೊಬೈಲ್ ಸಂಖ್ಯೆಗೆ ಫೋನ್ ಪೇ ಮಾಡಲು ಕೇಳುತ್ತಿದ್ದು, ಪೂಜಾ ಶರ್ಮ ಎಂಬ ಹೆಸರಿನಲ್ಲಿ ಈ ಮೊಬೈಲ್ ಸಂಖ್ಯೆ ಇರುವುದು ಪರಿಶೀಲನೆ ವೇಳೆ ತಿಳಿದು ಬಂದಿದೆ. ಈ ವ್ಯಕ್ತಿಯು pooja sharma96149@gmail.com,uttara pradesh west, india ಇನ್‌ಸ್ಟಾಗ್ರಾಂನಲ್ಲಿ ಖಾತೆ ಹೊಂದಿದ್ದಾನೆ ಎಂದು ಐಜಿಪಿ ಕಚೇರಿಯ ಹೆಡ್ ಕಾನ್ಸ್‌ಟೇಬಲ್ ಎಂ.ಪಿ.ಮಹೇಶ್ ಜಿಲ್ಲಾ ಸೆನ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಖದೀಮರು ಪೊಲೀಸ್ ಎಂಟ್ರಿಗೆ ಬೆಚ್ಚಿ 'ಬುಲೆಟ್' ಬಿಟ್ಟು ಪರಾರಿ

ಮೈಸೂರು, ಅ.12–ದೇವಸ್ಥಾನದಲ್ಲಿ ಕಳವು ಮಾಡಲು ಬಂದ ಖದೀಮರು ಪೊಲೀಸರನ್ನು ಕಂಡೊಡನೆ ತಮ್ಮ ಬುಲೆಟ್ ಬೈಕ್ ಅನ್ನು ಬಿಟ್ಟು ಪರಾರಿಯಾದ ಘಟನೆ ಬರಡನಪುರ ಗ್ರಾಮದಲ್ಲಿ ನಡೆದಿದೆ.



ಜಯಪುರ ಹೋಬಳಿ ಬರಡನಪುರ ಗ್ರಾಮದಲ್ಲಿರುವ ಶ್ರೀ ಜೇಡಿಕಟ್ಟೆ ಮಹದೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಂತೆಯೇ ಅದರ ಅರ್ಚಕ ಎನ್.ರಾಜಶೇಖರ ಮೂರ್ತಿ(37) ಅವರ ಮನೆ ಇದೆ. ಅ.9ರಂದು ಮಧ್ಯರಾತ್ರಿ 1.30ರ ಸುಮಾರಿನಲ್ಲಿ ಬುಲೆಟ್ ಬೈಕ್‌ನಲ್ಲಿ ಬಂದ (ಕೆಎ 09 ಜೆಜೆ 5236) ಮೂವರು ಖದೀಮರು ದೇವಸ್ಥಾನದ ಬೀಗ ಒಡೆಯುತ್ತಿದ್ದರು. ಶಬ್ದ ಕೇಳಿ ಎಚ್ಚರವಾದ ಅರ್ಚಕರು ತಕ್ಷಣವೇ ಜಯಪುರ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕಾರ್ಯಪ್ರವೃತ್ತರಾದ ಪೊಲೀಸರು ಆಗಮಿಸಿದಾಗ ಅವರನ್ನು ಕಂಡು ಖದೀಮರು ತಾವು ತಂದಿದ್ದ ಬೈಕ್ ಅನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬೈಕ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಜಯಪುರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ದೇವಸ್ಥಾನಕ್ಕೆ ಕನ್ನ: ದೇವಿಯ ಚಿನ್ನಾಭರಣ, ಉತ್ಸವಮೂರ್ತಿ ಕಳವು

ಮೈಸೂರು,ಅ.12–ಖಾರಾ ಹೌಸ್‌ನಲ್ಲಿ ನಿರ್ಮಿಸಿರುವ ದೇವಸ್ಥಾನದ ಬೀಗ ಮುರಿದು ಕತ್ತರಿಸಿ ನಗದು, ದೇವರ ಚಿನ್ನದ ತಾಳಿಗಳು ಮತ್ತು ಪಂಚಲೋಹದ ದೇವರ ಉತ್ಸವಮೂರ್ತಿಯನ್ನು ಕಳವು ಮಾಡಿರುವ ಘಟನೆ ಮೈಸೂರಿನ ನಾಗನಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ಬಸವರಾಜು ಎಂಬುವರು ತಮ್ಮ ಜಮೀನಿನಲ್ಲಿ ಶ್ರೀ ಕಬ್ಬಾಳಮ್ಮ ದೇವಸ್ಥಾನ ನಿರ್ಮಿಸಿದ್ದಾರೆ. ಅ.9ರಂದು ರಾತ್ರಿ ದೇವಸ್ಥಾನದ ಅರ್ಚಕರು ಬೀಗ ಹಾಕಿಕೊಂಡು ಹೋಗಿದ್ದು, ಮರುದಿನ ಬೆಳಗ್ಗೆ ಬಂದು ನೋಡಿದಾಗ ಕಳವು ನಡೆದಿರುವುದು ಗೊತ್ತಾಗಿದೆ. ಖದೀಮರು ದೇವರ ಗರ್ಭಗುಡಿಯಲ್ಲಿ ಇಟ್ಟಿದ್ದ 50 ಸಾವಿರ ನಗದು, ದೇವರ ವಿಗ್ರಹಕ್ಕೆ ಹಾಕಿದ್ದ 10 ಗ್ರಾಂ ತೂಕದ ಮೂರು ಚಿನ್ನದ ತಾಳಿಗಳು ಮತ್ತು ಪಂಚಲೋಹ ಉತ್ಸವಮೂರ್ತಿಯನ್ನು ಕಳವು ಮಾಡಿದ್ದಾರೆ. ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಗ, ಧ್ಯಾನದಿಂದ ಮಾನಸಿಕ ಒತ್ತಡ ನಿವಾರಣೆ ಸಾಧ್ಯ

● ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ್ ಭೂತೆ ● ಮೈಸೂರಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ

ಮೈಸೂರು, ಅ.12(ಎಂಟಿವೈ)– ಎಲ್ಲಾ ಕ್ಷೇತ್ರಗಳಲ್ಲೂ ಒತ್ತಡ ಇದ್ದೇ ಇರುತ್ತದೆ. ಶಿಸ್ತುಬದ್ಧ ಜೀವನ, ಯೋಗ, ಧ್ಯಾನದಿಂದ ಇಂತಹ ಒತ್ತಡ ನಿವಾರಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ್ ಭೂತೆ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್‌ನಲ್ಲಿ ಬುಧವಾರ ಮೈಸೂರು ವಿವಿಯ ಸಮಾಜ ಕಾರ್ಯ ಅಧ್ಯಯನ ವಿಭಾಗ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ 'ಒತ್ತಡ ನಿರ್ವಹಣೆ' ಕುರಿತ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ನೀಡುವ ಆದ್ಯತೆಯನ್ನು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ನೀಡುತ್ತಿಲ್ಲ ಎಂಬುದು ದೃಢಪಟ್ಟಿದೆ. ಹಲವು ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ನಮ್ಮ ಭಾವನೆಯನ್ನು ಬೇರೆಯವರು ನಿಯಂತ್ರಣ ಮಾಡಲು ಮುಂದಾದರೆ ನಮ್ಮ ಮಾನಸಿಕ ಆರೋಗ್ಯ ಕಳೆದುಕೊಳ್ಳುತ್ತೇವೆ ಎಂದರು.

ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ವಿಶ್ವ ಆರೋಗ್ಯ ಸಂಸ್ಥೆ 1992ರಿಂದಲೂ ಮಾನಸಿಕ ಆರೋಗ್ಯ ದಿನವನ್ನು ಆಚರಿಸಿ, ಜಾಗೃತಿ ಮೂಡಿಸುತ್ತಿದೆ. ಪ್ರತಿವರ್ಷವೂ ಒಂದೊಂದು ಧ್ಯೇಯ ಘೋಷದೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತದೆ. ಈ ವರ್ಷ 'ಎಲ್ಲರ ಮಾನಸಿಕ ಆರೋಗ್ಯ ಹಾಗೂ ಯೋಗಕ್ಷೇಮ ಜಾಗತಿಕ ಆದ್ಯತೆ' ಧ್ಯೇಯದೊಂದಿಗೆ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಕೋವಿಡ್–19 ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷ ಎಲ್ಲೆಡೆ ಮಾನಸಿಕ ಕ್ಷೋಭೆ ಹೆಚ್ಚಾಗಿದೆ. ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸುವುದರೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯ ಎಂದರು.

ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರಬೇಕು. ವಿಶ್ವ ಮಾನಸಿಕ ಆರೋಗ್ಯ ದಿನದ ಉದ್ದೇಶ, ಮಾನಸಿಕ ಆರೋಗ್ಯ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವುದೇ ಆಗಿದೆ. ಮಾನಸಿಕ ಅಸಹಜತೆ, ಅದನ್ನು ತಡೆಗಟ್ಟಲು ಸಂಶೋಧನೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಸಿ ಸಲಹೆ ನೀಡುವ ಮೂಲಕ ಸ್ವಸ್ಥ ಮಾನಸಿಕ ಆರೋಗ್ಯ ಕಾಪಾಡಲು ಕಾರ್ಯಕ್ರಮ ರೂಪಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಅಂದಾಜು 20 ಕೋಟಿ ಜನ ಬೇರೆ ಬೇರೆ ಸ್ವರೂಪದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಖಿನ್ನತೆ, ಆವೇಶ, ಒತ್ತಡ ಈ ಮೂರು ಅಂಶಗಳು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅನುವಂಶಿಕವಾಗಿಯೂ ಮಾನಸಿಕ ಖಾಯಿಲೆ ಜನರನ್ನು ಕಾಡುತ್ತದೆ. ಸೂಕ್ತ ಸಂದರ್ಭದಲ್ಲಿ ಉತ್ತಮ ಚಿಕಿತ್ಸೆ ದೊರೆತರೆ ಗುಣಮುಖವಾಗಬಹುದು. ಮಾನಸಿಕ ಖಾಯಿಲೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ಆಪ್ತ ಸಮಾಲೋಚನೆಗೆ ಒಳಗಾಗಿ, ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಮಾನಸಿಕ ಖಾಯಿಲೆಯಿಂದ ಗುಣಮುಖರಾಗಬಹುದು ಎಂದರು.

ಇದೇ ವೇಳೆ ಮೈಸೂರು ವಿವಿಯ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ವೆಂಕಟೇಶ್ ವಿಶೇಷ ಉಪನ್ಯಾಸ ನೀಡಿ, ಎಲ್ಲರಿಗೂ ಒಂದಲ್ಲಾ ಒಂದು ರೀತಿಯಲ್ಲಿ ಒತ್ತಡ ಇರುತ್ತದೆ. ಒತ್ತಡವನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು. ಉತ್ತಮ ಆರೋಗ್ಯ ಎಲ್ಲರಿಗೂ ಇರುತ್ತದೆ. ಆದರೆ ಮಾನಸಿಕ ಆರೋಗ್ಯ ಇರುವುದಿಲ್ಲ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳಿಗೆ ಒತ್ತಡ ನಿರ್ವಹಣೆ ಶಕ್ತಿ ಹೆಚ್ಚಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಆರ್. ಶಿವಪ್ಪ, ಸಮಾಜ ಕಾರ್ಯ ವಿಭಾಗದ ಅಧ್ಯಕ್ಷೆ ಡಾ. ಜ್ಯೋತಿ, ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಮಂಜುಪ್ರಸಾದ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.



ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್‌ನಲ್ಲಿ ನಡೆದ 'ಒತ್ತಡ ನಿರ್ವಹಣೆ' ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ್ ಭೂತೆ ಮಾತನಾಡಿದರು.

> ❝ ಸ್ಪರ್ಧಾತ್ಮಕ ಜಗತ್ತಿನಿಂದ ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲೂ ಒತ್ತಡ ಇದ್ದೇ ಇರುತ್ತದೆ. ಅದಕ್ಕೆ ನ್ಯಾಯಾಂಗ ಕ್ಷೇತ್ರವೂ ಹೊರತಾಗಿಲ್ಲ. ಯಾವುದಾದರೂ ಒಂದು ಪ್ರಕರಣ ಸಕಾಲಕ್ಕೆ ಇತ್ಯರ್ಥವಾಗದಿದ್ದರೆ ಕೆಲವರು ಒತ್ತಡಕ್ಕೆ ಒಳಗಾಗುತ್ತಾರೆ. ಅದಕ್ಕೆ ಹಲವು ಕಾರಣಗಳಿರುತ್ತವೆ. ಆದರೆ, ಒತ್ತಡ ನಿವಾರಣೆಗಾಗಿ ಕೆಲವು ಮಾರ್ಗಗಳಿದ್ದು, ಶಿಸ್ತುಬದ್ಧ ಜೀವನದೊಂದಿಗೆ ಯೋಗ, ಧ್ಯಾನದಿಂದ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಶಿಸ್ತುಬದ್ಧ ಜೀವನ ನಡೆಸಿದಾಗ ಮಾತ್ರ ಮನಸ್ಸು ಹಗುರವಾಗಿರುತ್ತದೆ. ಶಿಸ್ತು ಇದ್ದರೆ, ನಮ್ಮ ಗುರಿ ತಲುಪಬಹುದು. ಗುರಿ ತಲುಪದಿದ್ದರೆ ಒತ್ತಡ ಹೆಚ್ಚಾಗುತ್ತದೆ. ಒತ್ತಡ ಹೆಚ್ಚಾದರೆ ಸಹಜವಾಗಿ ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆ.
>
> –ದೇವರಾಜ್ ಭೂತೆ, ನ್ಯಾಯಾಧೀಶರು

ತಹಸೀಲ್ದಾರ್ ವಿರುದ್ಧ ಪ್ರಕರಣ ದಾಖಲು: ಕಂದಾಯ ನೌಕರರ ಖಂಡನೆ

ಡಿಸಿಗೆ ಮನವಿ ಸಲ್ಲಿಕೆ

ಮೈಸೂರು,ಅ.12(ಆರ್‌ಕೆ)– ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್. ಗಿರೀಶ್, ವಿಲೇಜ್ ಅಕೌಂಟೆಂಟ್ (ವಿಎ), ರೆವಿನ್ಯೂ ಇನ್ಸ್‌ಪೆಕ್ಟರ್ (ಆರ್‌ಐ) ವಿರುದ್ಧ ಎಫ್‌ಐಆರ್ ದಾಖಲಿಸಿರುವುದಕ್ಕೆ ಕಂದಾಯ ನೌಕರರು ಇಂದು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.



ಮೈಸೂರಿನ ಜಿಲ್ಲಾಧಿಕಾರಿ ಕಚೇರಿಗೆ ಧಾವಿಸಿದ ಜಿಲ್ಲೆಯ ಎಲ್ಲಾ ತಾಲೂಕುಗಳ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಮೈಸೂರು ಗ್ರಾಮದ ಸರ್ವೆ ನಂಬರ್ 155/2ರ 2.04 ಎಕರೆ ಜಮೀನಿನ ಸಂಬಂಧ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರು ನಿಯಮಾನುಸಾರ ಸ್ವೀಕೃತವಾದ ಅರ್ಜಿ ಪರಿಶೀಲಿಸಿ, ಆಕ್ಷೇಪಣಾ ತಿಳುವಳಿಕೆ ಪ್ರಚುರಪಡಿಸಿದ ನಂತರ ಪೌತಿ ಖಾತೆಗೆ ಕ್ರಮ ವಹಿಸಿದ್ದು, ಅದರಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಪ್ರತಿಪಾದಿಸಿದರು.

ಅಲ್ಲದೇ ಪ್ರಕರಣದಲ್ಲಿ ತಹಸೀಲ್ದಾರ್ ಪಾತ್ರ ಇಲ್ಲದಿದ್ದರೂ, ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಿರುವುದು ಅಕ್ರಮವಾಗಿದ್ದು, ಕೂಡಲೇ ಸಂಬಂಧಪಟ್ಟ ಪೊಲೀಸ್ ಅಧಿಕಾರಿ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಡಿಸಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಯಶಸ್ವಿನಿ ಯೋಜನೆ ಮರು ಜಾರಿ: ನ.1ರಿಂದ ನೋಂದಣಿ ಪ್ರಾರಂಭ

ಬೆಂಗಳೂರು,ಅ.12–ಮುಖ್ಯಮಂತ್ರಿಗಳು 2022–23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ.1ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ. ಈ ಕುರಿತು ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿಪಡಿಸಲಾಗಿದೆ. 4 ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೋಂದಾಯಿಸಬಹುದು. ಈ ಯೋಜನೆಯಡಿ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿಪಡಿಸಿದೆ.



ಮೈಸೂರಿನ ಸಿದ್ಧಾರ್ಥನಗರದ ಗೀತಾ ಶಿಶು ಶಿಕ್ಷಣ ಸಂಘ ಶಾಲೆಯಲ್ಲಿ ಖಾದಿ ದಿನವನ್ನು ಆಚರಿಸಲಾಯಿತು. ಖಾದಿ ಉದ್ಯಮವನ್ನು ಪ್ರೋತ್ಸಾಹಿಸಲು ಮತ್ತು ಬಲಪಡಿಸುವ ಕುರಿತು ಸಹಾಯಕ ಶಿಕ್ಷಕ ಸತ್ಯರಾಜ್ ಮಾತನಾಡಿದರು. ಈ ವೇಳೆ ಪ್ರಾಂಶುಪಾಲರಾದ ಶ್ರೀಮತಿ ಹೇಮಲತಾ, ಮುಖ್ಯಶಿಕ್ಷಕಿ ಶ್ರೀಮತಿ ಸುಮನಾ, ಸಂಯೋಜಕ ನಟರಾಜ್ ಉಪಸ್ಥಿತರಿದ್ದರು.

ಮಹಿಳೆ ನಾಪತ್ತೆ



ಮೈಸೂರು, ಅ. 12– ಮೈಸೂರಿನ ಕಲ್ಯಾಣಗಿರಿ 4ನೇ ಹಂತ ಉರ್ದು ಸ್ಕೂಲ್ ಹತ್ತಿರದ ನಿವಾಸಿ ಲೇಟ್ ಗಂಗಾಧರರಾವ್ ಅವರ ಪತ್ನಿ ಅಹಲ್ಯ (83) ಕಳೆದ ಸೆ.14ರಂದು ಬೆಳಗ್ಗೆ ಮನೆಯಿಂದ ಹೊರ ಹೋದವರು ಇದುವರೆಗೂ ವಾಪಸ್ ಮನೆಗೆ ಬಂದಿಲ್ಲ ಎಂದು ಅವರ ಪುತ್ರ ಆದಿಶೇಷ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾಹಿತಿ ತಿಳಿದಲ್ಲಿ ಉದಯಗಿರಿ ಪೊಲೀಸ್ ಠಾಣೆ ದೂ. 0821–2418309 ಸಂಪರ್ಕಿಸಲು ಕೋರಲಾಗಿದೆ.

ನರ್ಸಿಂಗ್ ಸೇವೆ ವೈದ್ಯ ವೃತ್ತಿಯಷ್ಟೇ ಪವಿತ್ರ

ಆದಿಚುಂಚನಗಿರಿ ವಿವಿ ಉಪಕುಲಪತಿ ಪ್ರೊ.ಕೆ.ಭೈರಪ್ಪ ಅಭಿಮತ

ಮೈಸೂರು, ಅ. 12–ನರ್ಸಿಂಗ್ ಮತ್ತಿತರ ಪ್ಯಾರಾ ಮೆಡಿಕಲ್ ಸೇವೆಗಳು ವೈದ್ಯ ವೃತ್ತಿಯಷ್ಟೇ ಪವಿತ್ರವೆಂದು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಕೆ.ಭೈರಪ್ಪ ಅಭಿಮತ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಸುಯೋಗ್ ಆಸ್ಪತ್ರೆಯಲ್ಲಿ ಸುಯೋಗ್ ಸಮೂಹ ಶಿಕ್ಷಣ ಸಂಸ್ಥೆಯು ಏರ್ಪಡಿಸಿದ್ದ ನರ್ಸಿಂಗ್ ವಿದ್ಯಾರ್ಥಿಗಳಿಗೆ ನೀತಿ ಸಂಹಿತೆ ಬೋಧಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನರ್ಸಿಂಗ್ ಮುಂತಾದ ವೈದ್ಯೇತರ ಸೇವೆಗಳಿಲ್ಲದ ವೈದ್ಯರ ಸೇವೆ ಅಪೂರ್ಣ ಎಂದವರು ಅಭಿಪ್ರಾಯಪಟ್ಟರು.



ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಮಾಜಿ ಕುಲಪತಿ ಡಾ.ರಾಮೇಗೌಡ ಮಾತನಾಡಿ, ಸುಯೋಗ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ವ್ಯಕ್ತಿತ್ವ ನಿರ್ಮಾಣ ಮಾಡುವ ತರಬೇತಿಗಳನ್ನೂ ಕೂಡ ಆಯೋಜಿಸಲಾಗುತ್ತಿದೆ ಎಂದರು. ಸುಯೋಗ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಮಾತನಾಡಿ, ಮಾನವೀಯತೆ, ಅಂತಃಕರಣ ವೈದ್ಯ ವೃತ್ತಿಯವರಿಗೆ ಅತಿಮುಖ್ಯ ಎದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ನೀತಿ ಸಂಹಿತೆಯನ್ನು ಹಾಗೂ ದುಶ್ಚಟಗಳಿಗೆ ಬಲಿಯಾಗುವುದಿಲ್ಲ ಎಂಬ ಪ್ರಮಾಣ ವಚನವನ್ನು ಬೋಧಿಸಲಾಯಿತು. ಸಮಾರಂಭದಲ್ಲಿ ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಶ್ವತಿದೇವಿ, ಸುಯೋಗ್ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್, ಸುಯೋಗ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಸುಯೋಗ್ ಯೋಗಣ್ಣ, ಟ್ರಸ್ಟಿ ಸುಧಾ ಯೋಗಣ್ಣ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಪುನೀತ್ ಹೆಚ್.ಆರ್. ಮೊದಲಾದವರು ಉಪಸ್ಥಿತರಿದ್ದರು. ಸುಯೋಗ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ನಾಗಮಣಿ ಸ್ವಾಗತಿಸಿದರು.


ನಿಧನ

ಸಿ.ಪಿ. ವೈದ್ಯನಾಥ್



ಮೈಸೂರು, ಅ. 12– ಮೈಸೂರಿನ ಕೆ.ಆರ್. ಆಸ್ಪತ್ರೆ ನೌಕರ ಹಾಗೂ ವಿವೇಕಾನಂದನಗರ ನಿವಾಸಿ ಸಿ.ಪಿ. ವೈದ್ಯನಾಥ್ (80) ಬುಧವಾರ ಬೆಳಗ್ಗೆ ನಿಧನರಾದರು. ಮೃತರು ಪತ್ನಿ ಸ್ವರ್ಣಾಂಭ, ಪುತ್ರಿಯರಾದ ವಿದ್ಯಾ ಮತ್ತು ಹಾಣಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಂ.ಪಿ. ನಾಗಭೂಷಣ



ಮೈಸೂರು, ಅ. 12– ಮೈಸೂರಿನ ಚಾಮರಾಜಪುರಂ ನಿವಾಸಿ ಹಾಗೂ ಖ್ಯಾತ ವಕೀಲ ಎಂ.ಪಿ.ನಾಗಭೂಷಣ (96) ನಿನ್ನೆ (ಅ. 11) ಮಧ್ಯಾಹ್ನ ತಮ್ಮ ನಿವಾಸದಲ್ಲಿ ನಿಧನರಾದರು. ಇವರ ತಂದೆಯವರೇ ಸಿದ್ದಪ್ಪ ಸ್ಕ್ವೇರ್ ಸಿದ್ದಪ್ಪನವರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ವಿದ್ಯಾರಣ್ಯಪುರಂ ವೀರಶೈವರ ರುದ್ರಭೂಮಿಯಲ್ಲಿ ಬುಧವಾರ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಸ್.ಶ್ರೀನಿವಾಸಮೂರ್ತಿ



ಮೈಸೂರು, ಅ.12– ಮೈಸೂರಿನ ವಿಶ್ವೇಶ್ವರನಗರದ ನಿವಾಸಿ, ಖ್ಯಾತ ವಕೀಲರು ಹಾಗೂ ನೋಟರಿ ಎಸ್.ಶ್ರೀನಿವಾಸಮೂರ್ತಿ ಅವರು ಬುಧವಾರ (ಅ.12) ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಬಿ.ಎಸ್.ತಾರಾಬಾಯಿ, ಮಗಳು ಸಂಗೀತ ಚಂದ್ರಶೇಖರ್, ಅಳಿಯ ಕೆ.ಎಸ್.ಚಂದ್ರಶೇಖರ್, ಇಬ್ಬರು ಮೊಮ್ಮಕ್ಕಳು ಹಾಗೂ ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಮಧ್ಯಾಹ್ನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

13.10.2022 ಗುರುವಾರ, ಮಳೆ ನಕ್ಷತ್ರ: ಚಿತ್ತ 11.10.2022 ರಿಂದ 23.10.2022

ಶ್ರೀ ಶುಭಕೃತು ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ, ತಿಥಿ: ಚತುರ್ಥೀ, ನಕ್ಷತ್ರ : ಕೃತ್ತಿಕಾ, ರಾಹುಕಾಲ: ಮಧ್ಯಾಹ್ನ 1.30 ರಿಂದ 3 ಗಂಟೆಯವರೆಗೆ

ಮೈಸೂರು ಆಕಾಶವಾಣಿ



ಬೆಳಗ್ಗೆ: 6.05 ಚಿಂತನ, 6.20 ಗೀತಾರಾಧನ, 6.35 ಹಾಗೂ ಸಂಜೆ 5.00ಕ್ಕೆ "ಒಂದೇ ಕಥೆ" ವಿವಿಧ ಮುಖ– ಬಾನುಲಿ ಸರಣೀ, ಪ್ರಸ್ತುತಿ – ಪ್ರಭುಸ್ವಾಮಿ ಮಳಿಮಠ, 6.40 ಅರಿವಿನ ಶಿಖರ, 10.00 ಬಾಂಬೆ ಜಯಶ್ರೀ–ಹಾಡುಗಾರಿಕೆ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ

ಮಧ್ಯಾಹ್ನ: 12.05ವನಿತಾ ವಿಹಾರ, 12.30 ದೇವರನಾಮ, 12.45 ಚಟ್‌ಪಟ್ ಚುರುಮುರಿ, ಪ್ರಸ್ತುತಿ–ಪ್ರಭುಸ್ವಾಮಿ ಮಳಿಮಠ್ ಮತ್ತು ಕೆ.ಬಿ. ವೀಣಾ, 1.20 ಭಾವಗೀತೆ – ವೃಂದಗಾನ, 4.00 ಜನಪದ ಸಂಗೀತ–ಮೈಸೂರು ಗುರುರಾಜ್ ಮತ್ತು ಸಂಗಡಿಗರು, 6.50 ಕೃಷಿರಂಗ–ಕಿಸಾನ್‌ವಾಣಿ–ಕಿಸಾನ್ ವಾಣಿ–ಬದನೆ ಹಾಗೂ ಕುಂಬಳ ಜಾತಿಯ ತರಕಾರಿ ಬೆಳೆಗಳಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತು ಡಾ. ಜಿ.ಕೆ. ರಾಮೇಗೌಡ ಅವರೊಂದಿಗೆ ಸಂದರ್ಶನ–ಭಾಗ 2, 9.00 ಯುವವಾಣಿ–ಯುವಪ್ರತಿಭೆ– ಶಾಸ್ತ್ರೀಯ ಸಂಗೀತ ಕಲಾವಿದರಾದ ವಿಷ್ಣುವಲ್ಲಭ್ ಅಯ್ಯಂಗಾರ್ ಮತ್ತು ಮೇಖಲಾ ಅಯ್ಯಂಗಾರ್ ಅವರೊಂದಿಗೆ ಮಾತುಕತೆ, 10.00 ನಾಟಕ "ನಾಗರ ಬೆತ್ತ". ಸೇಡಿಯಾಪು ಕೃಷ್ಣಭಟ್ಟರ ಸಣ್ಣಕತೆಯನ್ನು ಬಾನುಲಿಗೆ ಅಳವಡಿಸಿದವರು ಮನೋರಮಾ ಎಂ. ಭಟ್, ನಿರ್ಮಾಣ– ಡಾ. ವಿಜಯಾಹರನ್, 10.30 ಸವಿನೆನಪು

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** 'ಮಧುಮೇಹ ತೊಂದರೆ' ಇರುವ ರೋಗಿಗಳಿಗೆ ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿಪುರ ರಸ್ತೆ, ಬೆಳಗ್ಗೆಯಿಂದಲೂ.

■ **ರಾಮ್‌ಸನ್ಸ್ ಕಲಾ ಪ್ರತಿಷ್ಠಾನ :** ಬೊಂಬೆ ಮನೆ, ದಸರೆಯ ಬೊಂಬೆ ಪ್ರದರ್ಶನ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯ ರಸ್ತೆ, ಬೆಳಗ್ಗೆ 10ರಿಂದ.

■ **ಗೊಂಬೆಗಳ ಪ್ರದರ್ಶನ :** ರಾಘವೇಂದ್ರ ಕೆ.ಎಸ್. ಅವರು ಕೈಯಿಂದ ಮಾಡಿರುವ 170 ಬೊಂಬೆಗಳ ಪ್ರದರ್ಶನ, ಸ್ಥಳ: ಇಂಚರ ಕಲಾ ಕ್ಷೇತ್ರ, ವಿಜಯನಗರ, ಬೆಳಗ್ಗೆ 10 ಗಂಟೆಯಿಂದ.

■ **ಚಿತ್ಕಲಾ ಫೌಂಡೇಷನ್, ಹಾಸನ, ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ :** ಬಿ.ಎನ್. ದೇಸಾಯಿ ಅವರಿಂದ ಪಕ್ಷಿ–ಕೀಟಗಳ ನವರಾತ್ರಿ ಕಲೋತ್ಸವ, ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ, ಸ್ಥಳ: ಶ್ರೀ ಕಲಾನಿಕೇತನ ಆರ್ಟ್ ಗ್ಯಾಲರಿ, ವಿಜಯನಗರ, ಎರಡನೇ ಹಂತ, ಬೆಳಗ್ಗೆ 10 ಗಂಟೆಯಿಂದ.

■ **ಮೈಸೂರು ನಾಯಕರ ಪಡೆ :** ಮದಕರಿ ನಾಯಕರ ಜಯಂತಿ, ಪುಷ್ಪಾರ್ಚನೆ : ಶಾಸಕ ಎಲ್. ನಾಗೇಂದ್ರ, ಅಧ್ಯಕ್ಷತೆ : ಪಡುವಾರಹಳ್ಳಿ ಎಂ. ರಾಮಕೃಷ್ಣ, ಉಪಸ್ಥಿತರು : ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಉಮಾಶಂಕರ್, ನಗರಪಾಲಿಕೆ ಸದಸ್ಯರಾದ ಆರ್,ರಂಗಸ್ವಾಮಿ,ಎಂ ಚಿಕ್ಕವೆಂಕಟು ಸ್ಥಳ: ಜಲದರ್ಶಿನಿ ಅತಿಥಿಗೃಹದ ಚಾಮರಾಜ ಕ್ಷೇತ್ರದ ಶಾಸಕ ಕಚೇರಿ ಬಳಿ, ಬೆಳಗ್ಗೆ 10.30ಕ್ಕೆ.

■ **ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾಕೂಟ :** ಲೇಖಕ ರಂಗನಾಥ್ ಮೈಸೂರು ವಿರಚಿತ ಬೆಳಕು ಚೆಲ್ಲಿದ ಬದುಕು, ಕಾಡಿದ ಕವಿತೆಗಳು ಕೃತಿಗಳ ಲೋಕಾರ್ಪಣೆ ಸಮಾರಂಭ, ಸಾನ್ನಿಧ್ಯ : ವಂಗೀಪುರ ನಂಬೀಮಠದ ಪೀಠಾಧ್ಯಕ್ಷ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಕೃತಿ ಬಿಡುಗಡೆ : ವಿಶ್ರಾಂತ ಪೊಲೀಸ್ ಅಧಿಕಾರಿ ಹಾಗೂ ಅಂಕಣಕಾರ ಜೆ.ಬಿ. ರಂಗಸ್ವಾಮಿ, ಪ್ರಾಧ್ಯಾಪಕರಾದ ಡಾ. ಕವಿತಾ ರೈ, ಅಧ್ಯಕ್ಷತೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಮುಖ್ಯ ಅತಿಥಿಗಳು : ಲೇಖಕ ಎಸ್. ರಾಮಪ್ರಸಾದ್, ಮೈಸೂರು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎ.ಎಸ್. ಸತೀಶ್, ಉಪಸ್ಥಿತರು : ಲೇಖಕ ರಂಗನಾಥ್, ಪ್ರಾಸ್ತಾವಿಕ ನುಡಿ : ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್, ಸ್ಥಳ: ಇನ್ಸ್‌ಟಿಟ್ಯೂಷನ್ ಆಫ್ ಇಂಜಿನಿಯರ್ಸ್, ಜೆಎಲ್‌ಬಿ ರಸ್ತೆ, ಸಂಜೆ 4.30ಕ್ಕೆ.

■ **ರಾಮಕೃಷ್ಣ ಆಶ್ರಮ :** ಸ್ವಾಮಿ ಜ್ಞಾನಯೋಗಾನಂದ ಅವರಿಂದ ಅಧ್ಯಾತ್ಮ ರಾಮಾಯಣ ಕುರಿತು ಉಪನ್ಯಾಸ, ಸ್ಥಳ: ಸ್ವಾಮಿ ಶಾಂಭವಾನಂದಜಿ ಸಭಾಂಗಣ, ಯಾದವಗಿರಿ, ಸಂಜೆ 6ಕ್ಕೆ.

ಮೈಸೂರು ಸಾಹಿತಿಗಳ, ಪ್ರಕಾಶಕರ ಸ್ವರ್ಗವೆಂಬ ಪಟ್ಟ ಕಳಚುತ್ತಿದೆ

• ಸಾಹಿತಿ ಡಾ.ಸಿಪಿಕೆ ಬೇಸರ • ಪ್ರಕಾಶಕ ಟಿ.ಎಸ್.ಛಾಯಾಪತಿ ಅವರಿಗೆ ಶ್ರದ್ಧಾಂಜಲಿ

ಮೈಸೂರು, ಅ.12(ಎಸ್‌ಪಿಎನ್)– ಒಂದು ಕಾಲಕ್ಕೆ ಮೈಸೂರು ಸಾಹಿತಿಗಳ, ಪ್ರಕಾಶಕರ ಸ್ವರ್ಗವಾಗಿತ್ತು. ನಂತರದ ಸ್ಥಾನದಲ್ಲಿ ಹುಬ್ಬಳ್ಳಿ – ಧಾರವಾಡ ಮತ್ತು ಬೆಂಗಳೂರಿನ ಹೆಸರು ಕೇಳಿ ಬರುತ್ತಿತ್ತು. ಈಗ ಮೈಸೂರಿಗಿದ್ದ ಆ ಪಟ್ಟವೂ ಕಳಚುತ್ತಿದೆ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ ಬೇಸರ ವ್ಯಕ್ತಪಡಿಸಿದರು.

ಮೈಸೂರು ವಿಜಯನಗರ ಒಂದನೇ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಇತ್ತೀಚೆಗೆ ನಿಧನರಾದ ತಳಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆಯ ಪ್ರಕಾಶಕ, ಲೇಖಕ ಟಿ.ಎಸ್.ಛಾಯಾಪತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದರು.

ಅವರ ತಂದೆ ತ.ಸು.ಶಾಮರಾಯರು ನಿಧನರಾದ ನಂತರ ತಳಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥ ಮಾಲೆಯ ಜವಾಬ್ದಾರಿ ವಹಿಸಿಕೊಂಡ ಟಿ.ಎಸ್. ಛಾಯಾಪತಿ ಅವರು, ಸಾವಿರಾರು ಪುಸ್ತಕಗಳನ್ನು ಪ್ರಕಟಿಸಿ, ಸಾವಿರ ಪುಸ್ತಕಗಳ ಸರ್ದಾರ ಎಂಬ ಬಿರುದಿನಿಂದ ಕರೆಯ್ಪಡುತ್ತಿದ್ದರು. ನಂತರ ನಾನು ಬರೆದ ಹಲವು ಕೃತಿಗಳನ್ನು ಪ್ರಕಟಿಸಿ ಸಾಹಿತ್ಯ ಪ್ರಿಯರಿಗೆ ತಲುಪಿಸಿದ್ದಾರೆ. ಮಾನವೀಯ ಅಂತಃಕರಣವುಳ್ಳ ಪ್ರಕಾಶಕರೊಬ್ಬರು ನಮ್ಮ–ನಿಮ್ಮ ನಡುವೆ ಇನ್ನಿಲ್ಲ ಎಂಬ ಸುದ್ದಿ ಮನಸ್ಸಿಗೆ ಘಾಸಿ ತಂದಿದೆ ಎಂದರು.



ಮೈಸೂರು ವಿಜಯನಗರ ಒಂದನೇ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಇತ್ತೀಚೆಗೆ ನಿಧನರಾದ ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆಯ ಪ್ರಕಾಶಕ, ಲೇಖಕ ಟಿ.ಎಸ್.ಛಾಯಪತಿ ಅವರ ಭಾವಚಿತ್ರಕ್ಕೆ ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಹಾಗೂ ಟಿ.ವಿ.ವೆಂಕಟಾಚಲ ಶಾಸ್ತ್ರೀ ನೇತೃತ್ವದಲ್ಲಿ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನನ್ನ ಮತ್ತು ಛಾಯಾಪತಿ ಅವರ ಸಂಬಂಧ ಅತ್ಯಂತ ಆತ್ಮೀಯವಾಗಿತ್ತು. ತಾವು ಬರೆದ ಅನೇಕ ಪುಸ್ತಕಗಳನ್ನು ಪ್ರಕಟಿಸಿದ ನಂತರ ಅವರೊಂದಿಗೆ ಹೊರಗಡೆ ಹೋಟೆಲ್‌ನಲ್ಲಿ ಮಸಾಲೆ ದೋಸೆ ಸವಿಯುತ್ತಿದ್ದ ನೆನಪುಗಳನ್ನು ನೆನೆದರಲ್ಲದೆ, 30–40 ವರ್ಷಗಳ ಹಿಂದೆ ನನ್ನ ಬಳಿ ವೆಸ್ಪಾ ಸ್ಕೂಟರ್ ಇತ್ತು. ಆ ವೇಳೆ ಅವರ (ಟಿ.ಎಸ್.ಛಾಯಾಪತಿ) ಬಳಿ ವಾಹನ ಇರಲಿಲ್ಲ.

ಮೈಸೂರಿನಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಹೋಗಬೇಕಾಗಿದ್ದರೂ ನನ್ನ ವೆಸ್ಪಾ ಸ್ಕೂಟರ್‌ನಲ್ಲಿ ಅವರನ್ನು ಕರೆದುಕೊಂಡು ಹೋಗುತ್ತಿದ್ದ ನೆನಪಿನ ಬುತ್ತಿ ಬಿಚ್ಚಿಟ್ಟರಲ್ಲದೆ, ಇಲ್ಲಿಯವರೆಗೆ ಜೋಪಾನವಾಗಿ ನೋಡಿಕೊಂಡಿದ್ದ 'ತಳಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ' ಜವಾಬ್ದಾರಿಯನ್ನು ಇನ್ನು ಮುಂದೆ ಅವರ ಪುತ್ರಿ ಪ್ರತಿಭಾ ಅವರು ವಹಿಸಿಕೊಳ್ಳುವ ಸುದ್ದಿಯಿದೆ. ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಹಿರಿಯ ಸಾಹಿತಿ ಟಿ.ವಿ.ವೆಂಕಟಾಚಲ ಶಾಸ್ತ್ರಿ ನುಡಿನಮನ ಸಲ್ಲಿಸುತ್ತಾ, ಪ್ರಕಾಶನ, ಬರವಣಿಗೆ ಸೇರಿದಂತೆ ಇತರೆ ವ್ಯವಹಾರದ ನಡುವೆಯೂ ಮಾನವೀಯ ವ್ಯಕ್ತಿತ್ವ ಹೊಂದಿದ್ದ ಟಿ.ಎಸ್.ಛಾಯಾಪತಿ ಯಾವುದೇ ಸದ್ದು–ಗದ್ದಲವಿಲ್ಲದೆ, ನಮ್ಮನ್ನೆಲ್ಲಾ ಬಿಟ್ಟು ಹೋಗಿದ್ದಾರೆ. ಹಿರಿಯ ಲೇಖಕರ ಬರಹಗಳನ್ನು ಲಾಭ–ನಷ್ಟದ ವಿಚಾರಗಳನ್ನು ಬದಿಗಿಟ್ಟು 'ತಳಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ' ಪ್ರಕಾಶನದಲ್ಲಿ ಪ್ರಕಟಿಸಬೇಕೆಂಬ ಹಂಬಲ ಇಟ್ಟುಕೊಂಡಿದ್ದರು. ಪುಸ್ತಕ ಪ್ರಕಟಿಸಿದ ನಂತರ ಆಯಾಯ ಲೇಖಕರಿಗೆ ಸಲ್ಲಿಸಬೇಕಿದ್ದ ಗೌರವಧನ ನೀಡುವಲ್ಲಿಯೂ ಮುತುವರ್ಜಿ ವಹಿಸುತ್ತಿದ್ದರು.


ಹಿರಿಯ ಕವಯಿತ್ರಿ ಡಾ.ಲತಾ ರಾಜಶೇಖರ್ ನುಡಿನಮನ ಸಲ್ಲಿಸುತ್ತಾ, ನನ್ನ ಬರವಣಿಗೆಯ ಆರಂಭದ ದಿನಗಳಲ್ಲಿ ಪುಸ್ತಕವೊಂದನ್ನು ಪ್ರಕಟಿಸಿ, ನನ್ನಂತಹ ಯುವ ಲೇಖಕಿಯನ್ನು ಪ್ರೋತ್ಸಾಹಿಸಿ, ನನ್ನ ಬೆಳವಣಿಗೆಗೆ ಕಾರಣರಾಗಿದ್ದರು. ಅವರ ನಡೆ–ನುಡಿಯಲ್ಲಿ ಕೊನೆಯವರೆಗೂ ಒಂದಿಷ್ಟು ಬದಲಾವಣೆ ಆಗಿರಲಿಲ್ಲ. ಕಿರಿಯರಿಂದ – ಹಿರಿಯರವರೆಗೂ ಗೌರವದಿಂದ ಕಾಣುತ್ತಿದ್ದ ವ್ಯಕ್ತಿತ್ವ ಅವರದು. ಇಂದು ನಮ್ಮೊಂದಿಗಿಲ್ಲ ಎಂಬುದೇ ನೋವಿನ ಸಂಗತಿ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಪವನ್, ಕಾಂಚನ, ಸೂರ್ಯನಾರಾಯಣ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಂ, ಮಾಜಿ ಅಧ್ಯಕ್ಷರಾದ ಎಂ.ಚಂದ್ರಶೇಖರ್, ಡಾ.ವೈ.ಡಿ.ರಾಜಣ್ಣ, ಪ್ರಕಾಶಕ ಲೋಕಪ್ಪ, ಡಾ.ರಾಜಶೇಖರ್, ಮೈಸೂರು ರಂಗನಾಥ್, ಭಾರತಿ ಪ್ರಕಾಶನದ ಶ್ರೀನಿವಾಸ್, ನೀಲಕಂಠನಹಳ್ಳಿ ತಮ್ಮನಗೌಡ, ತ್ಯಾಗರಾಜು ಸೇರಿದಂತೆ ಇನ್ನಿತರರು ನುಡಿನಮನ ಸಲ್ಲಿಸಿದರು.

ದಸರಾ ಅದ್ದೂರಿ ಜೊತೆಗೆ ಅಧ್ವಾನ ಆರೋಪಕ್ಕೆ ಪ್ರತಿಕ್ರಿಯೆ

ಜೊತೆಯಲ್ಲಿದ್ದವರೇ ನನಗೆ ಮದ್ದು ಹಾಕಿದ್ದಾರೆ

ಮೈಸೂರು, ಅ. 12(ಆರ್‌ಕೆ)– ನನ್ನ ಜೊತೆಯಲ್ಲಿದ್ದವರೇ ನನಗೆ ಮದ್ದು ಹಾಕಿದ್ದಾರೆ ಎಂದು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.



ಈ ಬಾರಿ ದಸರಾ ಅದ್ಧೂರಿಯಾಗಿತ್ತು. ಹಾಗೆಯೇ ಅದ್ವಾನವೂ ಆಗಿತ್ತು ಎಂದು ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಎ.ಹೆಚ್. ವಿಶ್ವನಾಥ್ ಅವರಿಗೆ ತಿರುಗೇಟು ನೀಡಿದ ಅವರು, ಜೊತೆಯಲ್ಲಿದ್ದವರೇ ನನಗೆ ಮದ್ದು ಹಾಕುವ ಕೆಲಸ ಮಾಡಿದ್ದಾರೆ. ನಾನು ಅಂತಹ ದೊಡ್ಡವರ ಹೆಸರು ಹೇಳುವುದಿಲ್ಲ. ಅವರಿಗೆ ತಾಯಿ ಚಾಮುಂಡೇಶ್ವರಿ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಮಾರ್ಮಿಕವಾಗಿ ನುಡಿದರು. ಮೈಸೂರಿನಲ್ಲಿ ಹುಟ್ಟಿ, ಮೈಸೂರಲ್ಲೇ ರಾಜಕಾರಣ ಮಾಡಿ ಉಸ್ತುವಾರಿ ಸಚಿವರಾಗಿದ್ದವರೂ ದಸರಾದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿರಲಿಲ್ಲ. ನಾನು 12 ದಿನವೂ ಮೈಸೂರಲ್ಲೇ ಇದ್ದು ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗಿಯಾಗಿದ್ದೇನೆ. ದಸರಾ ಇತಿಹಾಸದಲ್ಲೇ ಯಾರು 12 ದಿನ ಇದ್ದು ನವರಾತ್ರಿ ಉತ್ಸವ ನಡೆಸಿರಲಿಲ್ಲ ಎಂದು ಸಚಿವರು ನುಡಿದರು.

ಪ್ರಧಾನಮಂತ್ರಿಗಳೇ ಮೈಸೂರು ದಸರಾ ಮಹೋತ್ಸವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನರು ನವರಾತ್ರಿ ಉತ್ಸವದಲ್ಲಿ ಸಂತೋಷವಾಗಿ ಪಾಲ್ಗೊಂಡು ಸಂಭ್ರಮಿಸಿದ್ದು, ಎಲ್ಲಾ ಉಪಸಮಿತಿ ಅಧ್ಯಕ್ಷರು, ಸದಸ್ಯರು ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದರಿಂದ ಯಾವುದೇ ಅಹಿತಕರ ಘಟನೆಗಳಿಲ್ಲದೇ ಅದ್ಧೂರಿಯಾಗಿ ನಾಡಹಬ್ಬ ನಡೆದಿದೆ ಎಂಬ ತೃಪ್ತಿ ನನಗಿದೆ. ಬೇರೆಯವರ ಮಾತುಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಎಸ್.ಟಿ. ಸೋಮಶೇಖರ್ ನುಡಿದರು.

ಎಲ್ಲಾ ದಸರಾ ಉಪಸಮಿತಿಗಳಿಂದ ಖರ್ಚು–ವೆಚ್ಚದ ಬಗ್ಗೆ ಮಾಹಿತಿ ಬಂದ ನಂತರ ಮುಂದಿನ ವಾರ 2022ರ ದಸರಾ ಮಹೋತ್ಸವದ ಲೆಕ್ಕವನ್ನು ಸಾರ್ವಜನಿಕರ ಮುಂದಿಡುತ್ತೇನೆ. ಮುಖ್ಯಮಂತ್ರಿಗಳು, ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳು, ಮಾಧ್ಯಮದವರ ಶ್ರಮ, ತಾಯಿ ಚಾಮುಂಡೇಶ್ವರಿ ಕೃಪೆ ಹಾಗೂ ಸಾರ್ವಜನಿಕರ ಸಹಕಾರದಿಂದಾಗಿ ದಸರೆ ಯಶಸ್ವಿಯಾಯಿತು ಎಂದು ಅವರು ನುಡಿದರು.

ಚಿಕಿತ್ಸೆ ಫಲಿಸದೆ ಅಪರಿಚಿತ ಮಹಿಳೆ ಸಾವು

ಮೈಸೂರು, ಅ.12– ಎಪ್ಪತ್ತು ವರ್ಷದ ಅಪರಿಚಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಅ.10ರಂದು ಸೆಂಟ್ ಫಿಲೋಮಿನಾ ಚರ್ಚ್ ಸಮೀಪದ ಫುಟ್‌ಪಾತ್ ಮೇಲೆ 65–70 ವರ್ಷ ದೊಳಗಿನ ಮಹಿಳೆಯೊಬ್ಬರು ಅಸ್ವಸ್ಥಗಳಾಗಿ ಬಿದ್ದಿದ್ದು, ಸಾರ್ವಜನಿಕರ ನೆರವಿನಿಂದ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಅ.11ರಂದು ಬೆಳಗಿನ ಜಾವ ನಿಧನರಾಗಿದ್ದರು. ವಾರಸುದಾರರಿಲ್ಲದ ಕಾರಣ ಮೃತದೇಹವನ್ನು ಕೆ.ಆರ್.ಆಸ್ಪತ್ರೆ ಶವಗಾರದಲ್ಲಿಡಲಾಗಿದೆ.

ವಾರಸುದಾರರಿದ್ದರೆ ಲಷ್ಕರ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ಸಂಬಂಧ ಲಷ್ಕರ್ ಮೊಹಲ್ಲಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 0821– 2418107, 2418307, 2418339 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

ಅರಣ್ಯ ಸಿಬ್ಬಂದಿ ಹಲ್ಲೆಯಿಂದಲೇ ಗಿರಿಜನ ಹಾಡಿ ವ್ಯಕ್ತಿ ಸಾವು ಆರೋಪ

ಎನ್. ಬೇಗೂರು ಅರಣ್ಯ ಕಚೇರಿಗೆ ಗಿರಿಜನರ ಮುತ್ತಿಗೆ



ಹೆಚ್.ಡಿ.ಕೋಟೆ, ಅ.12– ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಹಾಡಿಯ ಕರಿಯಪ್ಪನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊಡೆದು ಸಾಯಿಸಿದ್ದಾರೆ ಎಂದು ಆರೋಪಿಸಿ ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಹಾಡಿ ಗಿರಿಜನರು ಎನ್.ಬೇಗೂರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಗಿರಿಜನರು ಪ್ರತಿಭಟನೆ ಮಾಡುವ ವಿಚಾರ ತಿಳಿದು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬೀಗ ಜಡಿದು ಜಾಗ ಖಾಲಿ ಮಾಡಿದ್ದರು. ತಾಲೂಕಿನ ಎನ್. ಬೇಗೂರು ಗ್ರಾಪಂ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಜಿಂಕೆ ಮಾಂಸ ಮಾರಾಟದ ಆರೋಪದ ಮೇಲೆ ಮೂರು ದಿನಗಳ ಹಿಂದೆ ಅರಣ್ಯ ಇಲಾಖೆ ಸಿಬ್ಬಂದಿ ಕರೆ ದೊಯ್ದಿದ್ದ ಕರಿಯಪ್ಪ ಅರಣ್ಯ ಇಲಾಖೆ ಸಿಬ್ಬಂದಿಯ ಹಲ್ಲೆಯಿಂದ ಅಸ್ವಸ್ಥಗೊಂಡಿದ್ದು, ಆತನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ ಎಂಬುದು ಪ್ರತಿಭಟನಾಕಾರರ ದೂರು.

ಮೃತ ಕರಿಯಪ್ಪನಿಗೆ ನಾಲ್ಕು ಮಂದಿ ಮಕ್ಕಳಿದ್ದು, ಇಡೀ ಕುಟುಂಬ ಇದೀಗ ಬೀದಿ ಪಾಲಾಗಿದೆ. ಕಾಡಿನಲ್ಲಿ ಯಾವುದೇ ಪ್ರಾಣಿ ಸತ್ತರೂ ಅದನ್ನೂ ಗಿರಿಜನರು ಕೊಂದಿದ್ದಾರೆ ಎಂದು ಅವರನ್ನು ಕರೆದೊಯ್ದು ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.



'ನನ್ನ ಮಗನನ್ನು ಅರಣ್ಯ ಇಲಾಖೆಯವರು ಗುಂಡ್ರೆ ಐಬಿಗೆ ಕರೆದುಕೊಂಡು ಹೋಗಿ ಅವನ ಮೇಲೆ ಹಲ್ಲೆ ನಡೆಸುವಾಗ ಆತ ನೋವಿನಿಂದ ನರಳುತ್ತಿದ್ದದ್ದು ನನಗೆ ಕೇಳಿಸಿತು. ನನ್ನ ಮಗನನ್ನು ಅರಣ್ಯ ಇಲಾಖೆಯವರೇ ಹೊಡೆದು ಸಾಯಿಸಿದ್ದಾರೆ.



– ಮೃತ ಕರಿಯಪ್ಪನ ತಾಯಿ ಮಾಚಮ್ಮ.

ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ಎಚ್.ಸಿ. ನರಸಿಂಹ ಮೂರ್ತಿ, ಜಯಪ್ರಕಾಶ್ ಚಿಕ್ಕಣ್ಣ, ಕಾಳಸ್ವಾಮಿ, ಮುಖಂಡರಾದ ಸತೀಶ್ ಗೌಡ, ಗಣೇಶ ಆಚಾರ್, ಹೋಂಡಾ ನಯಾಜ್, ಗ್ರೀನ್ ಇಂಡಿಯಾ ಟ್ರಸ್ಟ್ ನಿರ್ದೇಶಕ ಜೆ.ಟಿ. ರಾಜಪ್ಪ, ಮಹೇಂದ್ರ ಕುಮಾರ್, ಆದಿವಾಸಿ ಮುಖಂಡರಾದ ವಿಜಯ್ ಕುಮಾರ್, ಚಲ್ಲ, ರಾಜಣ್ಣ ಮುಂತಾದವರು ಭಾಗವಹಿಸಿದ್ದರು.

ಶಾಸಕ ಅನಿಲ್ ಚಿಕ್ಕಮಾದು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಗಿರಿಜನರ ಹೋರಾಟ ಬೆಂಬಲಿಸಿದರು. ಹುಣಸೂರು ಡಿವೈಎಸ್ಪಿ ರವಿಪ್ರಸಾದ್, ಸರ್ಕಲ್ ಇನ್ಸ್‌ಪೆಕ್ಟರ್‌ಗಳಾದ ಬಸವರಾಜ್, ಆನಂದ್, ಚಿಕ್ಕಸ್ವಾಮಿ, ಜಗದೀಶ್, ಪ್ರಕಾಶ್, ಸಬ್‌ಇನ್ಸ್‌ಪೆಕ್ಟರ್‌ಗಳಾದ ಜಯಪ್ರಕಾಶ್, ಶ್ರವಣದಾಸ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು. ತಡರಾತ್ರಿ ವೇಳೆಗೆ, ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಅಕ್ರಮ ಬಂಧನ, ಕೊಲೆ ಕೇಸ್ ದಾಖಲಾಗುತ್ತಿದ್ದಂತೆ ಗಿರಿಜನರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಎನ್. ಬೇಗೂರು ಮತ್ತು ಹ್ಯಾಂಡ್‌ಪೋಸ್ಟ್ ಬಳಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಆದಿವಾಸಿಗಳಿಲ್ಲದಿದ್ದರೆ ಅರಣ್ಯ ಇಲಾಖೆ ಇರುತ್ತಿರಲಿಲ್ಲ


ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಆದಿವಾಸಿಗಳು ಕಾಡು ಬೆಳೆಸದಿದ್ದರೆ



ಅಧಿಕಾರಿಗಳಾಗಲೀ, ಸಿಬ್ಬಂದಿಗಳಾಗಲೀ ಅರಣ್ಯ ಇಲಾಖೆಯಲ್ಲಿ ಇರಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಆದಿವಾಸಿಗಳನ್ನು ತಮ್ಮ ಮನೆಯ ಕುಟುಂಬದವರ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದರು. ಅವರ ಕುಟುಂಬಕ್ಕೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಕೊಡಿಸುವ ಜೊತೆಗೆ ಆದಿವಾಸಿಗಳ ಮನವಿಯಂತೆ ಕರಿಯಪ್ಪ ಸಾವಿಗೆ ಕಾರಣ ಕರ್ತರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು. ಸ್ಥಳಕ್ಕೆ ಆಗಮಿಸಿದ್ದ ಎಸಿಎಫ್ ಪರಮೇಶ್ ಮಾತನಾಡಿ, ಕಾನೂನು ರೀತಿಯಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ವಿಚಾರವಾಗಿ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

ನೀರವ್ ಮೋದಿ ಹಸ್ತಾಂತರ ಅರ್ಜಿ: ತೀರ್ಪು ಕಾಯ್ದಿರಿಸಿದ ಲಂಡನ್ ಕೋರ್ಟ್

ಲಂಡನ್: ಬ್ಯಾಂಕ್‌ಗೆ ವಂಚಿಸಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರನ್ನು



ಭಾರತಕ್ಕೆ ಹಸ್ತಾಂತರಿಸುವ ಆದೇಶದ ವಿರುದ್ಧದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಬ್ರಿಟನ್ ಹೈಕೋರ್ಟ್ ಬುಧವಾರ ತೀರ್ಪು ಕಾಯ್ದಿರಿಸಿದೆ.

ಖಿನ್ನತೆಯಿಂದ ಬಳಲುತ್ತಿರುವ ನೀರವ್ ಮೋದಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಅಪಾಯ ಹೆಚ್ಚಿರುವುದರಿಂದ ಕಾನೂನು ಪ್ರಕ್ರಿಯೆ ಜಾರಿಗೊಳಿಸಲು ಭಾರತಕ್ಕೆ ಅವರನ್ನು ಹಸ್ತಾಂತರಿಸಬಾರದೆಂದು ನೀರವ್ ಪರ ವಕೀಲರು ವಾದಿಸಿದರು. ವಾದ ಪ್ರತಿವಾದ ಆಲಿಸಿದ ಇಬ್ಬರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು, ಆದಷ್ಟು ಶೀಘ್ರ ತೀರ್ಪು ಪ್ರಕಟಿಸುವುದಾಗಿ ಹೇಳಿತು. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ರೂ. 13,000 ಕೋಟಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ನೀರವ್ ಮೋದಿ, ಸದ್ಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿ ಇದ್ದಾರೆ.

ನಕ್ಕರೆ ಅದೇ ಸ್ವರ್ಗ

ಮಗ : ಅಪ್ಪಾ ಬೈಕ್ ಕೊಡ್ಸಪ್ಪಾ... ಫ್ರೆಂಡ್ಸೆಲ್ಲಾ ಬೈಕ್ ತರ್‍ತಾರೆ

ಅಪ್ಪ : (ಕೋಪದಿಂದ) ದೇವರು ನಿಂಗೆ ಎರಡು ಕಾಲು ಯಾಕೆ ಕೊಟ್ಟಿರೋದು?

ಮಗ : ಒಂದು ಬ್ರೇಕ್ ಹಾಕೋಕೆ, ಮತ್ತೊಂದು ಗೇರ್ ಹಾಕೋಕೆ!"

ಮೈಸೂರು ಮಿತ್ರ

ಗುರುವಾರ, 13 ಅಕ್ಟೋಬರ್ 2022

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ.........

ಅನ್ಯಾಯ ಮಾಡುವವನು ಅದನ್ನು ಅನುಭವಿಸುವವನಿಗಿಂತ ಹೆಚ್ಚು ದುಃಖಿಯಾಗುತ್ತಾನೆ. – ಪ್ಲೇಟೋ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು — { ತುಂಬಿದ ಕೆರೇನೂ ನಂಬಿದ ಮನೇನೂ ಬಿಡಬಾರದು

ನಿಮ್ಮ ಪತ್ರಗಳು

ರಾಹುಲ್ ಗಾಂಧಿಯವರ ಉತ್ತಮ ನಡೆ

ಮಾನ್ಯರೆ,



ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಬೆಂಬಲ ಸಿಕ್ಕಿರುವುದು ಆ ಪಕ್ಷಕ್ಕೆ ಸ್ವಲ್ಪ ಸಮಾಧಾನ ತರುವ ವಿಷಯವಾಗಬಹುದು. ರಾಹುಲ್ ಗಾಂಧಿ ಹೋದಡೆಯೆಲ್ಲಾ ಜನರೊಡನೆ ಬೆರೆತು ಅವರ ಕಷ್ಟ ಸುಖಗಳಿಗೆ ಧ್ವನಿಯಾಗುತ್ತಿದ್ದಾರೆ. ಒಂದು ಗ್ರಾಮದಲ್ಲಿ ಮಳೆ ಬೀಳುತ್ತಿದ್ದರೂ ಸಹ, ವಿಚಲಿತರಾಗದೇ ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅವರು ವಹಿಸಿಕೊಳ್ಳಲು ನಿರಾಕರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ.

ರಾಹುಲ್ ಗಾಂಧಿಯವರಲ್ಲಿ ಸ್ವಲ್ಪ ಸ್ವಲ್ಪವಾಗಿ ರಾಜಕೀಯ ಪ್ರಬುದ್ಧತೆ ಮತ್ತು ನಾಯಕತ್ವದ ಲಕ್ಷಣಗಳು ಗೋಚರಿಸಲು ಪ್ರಾರಂಭಿಸಿವೆ. ಆದರೆ ಅವರು ಯಾವುದೇ ಕಾರಣಕ್ಕೂ ಈ ಯಾತ್ರೆಯನ್ನು ರಾಜಕೀಯ ಕಾರಣಗಳಿಗೋಸ್ಕರವಾಗಿ ಅಥವಾ ಚುನಾವಣೆಗಳಲ್ಲಿ ಜಯ ಗಳಿಸುವ ಉದ್ದೇಶಗಳಿಗಾಗಿ ಬಳಸಿಕೊಳ್ಳದಿರಲಿ. ರಾಹುಲ್ ಗಾಂಧಿಯವರಿಗೆ ನೇರವಾಗಿ ಜನರೊಡನೆ ಬೆರೆಯುವ ಹಾಗೂ ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಅವಕಾಶ ಸಿಕ್ಕಿದೆ. ಒಳ್ಳೆಯ ನಾಯಕನಾಗಿ ಬೆಳೆಯಲು ಇದು ಅವರಿಗೆ ಸಹಕಾರಿ. ಇದನ್ನು ಅವರು ಯಶಸ್ವಿಯಾಗಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲಿ.

–ಕೆ.ವಿ.ವಾಸು, ವಕೀಲರು ಮತ್ತು ನೋಟರಿ, ಮೈಸೂರು.

ಭಲೇ ಸಿದ್ದರಾಮಯ್ಯ !

ಮಾನ್ಯರೆ,



ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಣಾಕ್ಷ, ಚತುರ ರಾಜಕಾರಣಿಗಳಲ್ಲಿ ಒಬ್ಬರು ಎಂಬುದರಲ್ಲಿ ಎರಡು ಮಾತಿಲ್ಲ. ಯಾವುದೇ ಅಪಾಯದ ಇಲ್ಲವೆ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಬಲ್ಲ ಚಾತುರ್ಯ ಉಳ್ಳ ಭಾರತದ ಕೆಲವೇ ರಾಜಕೀಯ ವ್ಯಕ್ತಿಗಳಲ್ಲಿ ಅವರೂ ಒಬ್ಬರು. ಹಾಗಾಗಿಯೇ ಅವರು ಮುಖಕ್ಕೆ ಹೊಡೆದಂತೆ ಹೇಳಿಕೆಗಳನ್ನು ನೀಡಿದರೂ ಅವುಗಳನ್ನು ದಕ್ಕಿಸಿಕೊಳ್ಳುವ ತಂತ್ರಗಾರಿಕೆಯನ್ನು ಅವರೊಬ್ಬರೇ ಬಲ್ಲರು. ಅದು ಕಾಂಗ್ರೆಸ್ಸಿನ ಒಳ ವಿಷಯದಲ್ಲಿ ಇರಲಿ ಅಥವಾ ವಿರೋಧಿಗಳನ್ನು ಕೆಣಕುವುದರಲ್ಲಿ ಇರಲಿ, ರಾಜಕೀಯ, ಆರ್ಥಿಕ ವಿಷಯವೇ ಇರಲಿ, ಅವುಗಳ ಬಗೆಗೆ ಅಧಿಕಾರಯುತವಾಗಿ ಮಾತನಾಡುವ ಅಂತಹ ಮಾತುಗಳು ಅಪೇಕ್ಷಣೀಯವಲ್ಲದಿದ್ದಾಗ ದಕ್ಕಿಸಿಕೊಳ್ಳುವ ಅವರ ತಂತ್ರಗಾರಿಕೆಯನ್ನು ನಮ್ಮ ಉಳಿದ ರಾಜಕಾರಣಿಗಳು ಇನ್ನೂ ಕಲಿಯಬೇಕಿದೆ. ಮುಂದಿನ ಮುಖ್ಯಮಂತ್ರಿ ನಾನೇ ಎಂದು ಘಂಟಾಘೋಷವಾಗಿ ಹೇಳಿದ್ದು, ಬಲಪ್ರದರ್ಶನ ಪ್ರತೀಕವಾಗಿ ದಾವಣಗೆರೆಯಲ್ಲಿ ಸಮಾವೇಶ ನಡೆಸಿದ್ದನ್ನು ನಂತರ ಮುಂದಿನ ಮುಖ್ಯಮಂತ್ರಿಯನ್ನು ಹೈಕಮಾಂಡ್ ಪ್ರಸಂಗ ಬಂದಾಗ ನಿರ್ಧರಿಸುತ್ತದೆ ಎಂದು ಹೇಳಿ ತಮ್ಮ ಮಾತು ಮತ್ತು ನಡೆಗಳನ್ನು ಧಕ್ಕಿಸಿಕೊಂಡದ್ದನ್ನು ರಾಜ್ಯ ಕಂಡಿದೆ. ಇತ್ತೀಚೆಗೆ ಅವರು "ಮುಸ್ಲಿಂ ಏರಿಯಾ" ಮತ್ತು "ಸಾವರ್ಕರ್ ಸ್ವಾತಂತ್ರ್ಯ ಹೋರಾಟದ ಬಗೆಗೆ ಮಾತನಾಡಿ ಜ್ವಾಲೆಯಾಗಬಹುದಾಗಿದ್ದ ಪ್ರಕರಣವನ್ನು; ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಸಣ್ಣ ಪ್ರಕರಣವೊಂದರ ಬಾಣದ ಮೂಲಕ ಮಣಿಸಿದ್ದು, ಒಂದು ಅದ್ಭುತ ತಂತ್ರಗಾರಿಕೆ. ಜನತೆ ಮತ್ತು ಆಡಳಿತ ಪಕ್ಷದ ರಾಜಕಾರಣಿಗಳು ದಿಗ್ಭ್ರಮೆಗೊಳಗಾಗಿ ಏನು ನಡೆಯುತ್ತಿದೆ ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮೊಟ್ಟೆ ಪ್ರಕರಣ ಹೊತ್ತಿ ಉರಿಯುವಂತೆ ಮಾಡಿದ ಕಾವು ತಣ್ಣಗಾಗಿದೆ. ಆ ಉರಿಯ ಜ್ವಾಲೆಯಲ್ಲಿ ಸಿದ್ದರಾಮಯ್ಯನವರ ಮುಸ್ಲಿಂ ಏರಿಯ ಮತ್ತು ಸಾವರ್ಕರ್ ಇನ್ನಿಲ್ಲದಂತೆ ಮರೆಯಾದುದು ಅರ್ಥವಾಗಲು ವಿರೋಧಿಗಳಿಗೆ ತಿಂಗಳುಗಳೇ ಹಿಡಿದವು. ಆಡಳಿತ ಮಾಡುವ ಯಾವುದೇ ಆಡಳಿತಗಾರನಿಗೆ, ಈ ವಿದ್ಯೆ ಕರಗತವಾಗದಿದ್ದರೆ ರಾಜ್ಯವನ್ನು ನಿಭಾಯಿಸುವುದು ಕಷ್ಟವಾಗುತ್ತದೆ.

ಪ್ರಕರಣ ಮುಂದೆ ಬೆಳೆಯುವ ಲಕ್ಷಣಗಳಿಲ್ಲ ಎಂಬುದು ಮನವರಿಕೆಯಾದ ಮೇಲಷ್ಟೇ ಸಿದ್ದರಾಮಯ್ಯನವರು ಮಡಿಕೇರಿ ಚಲೋ ಪ್ರಯತ್ನವನ್ನು ಹಿಂತೆಗೆದುಕೊಂಡರು. ಸಿದ್ದರಾಮಯ್ಯನವರ ಚಾಣಾಕ್ಷತನವನ್ನು, ಲೆಕ್ಕಾಚಾರವನ್ನು ನಾವು ಮೆಚ್ಚಲೇಬೇಕಲ್ಲವೆ? ಯಾಕೆಂದರೆ ಕರ್ನಾಟಕಕ್ಕೊಬ್ಬನೇ ಸಿದ್ದರಾಮಯ್ಯ!

–ದೊಡ್ಡಕಮರವಳ್ಳಿ ಸಿದ್ದಲಿಂಗಪ್ಪ, ಜೆ.ಪಿ.ನಗರ, ಮೈಸೂರು



ತಿರುಮಕೂಡಲು ಚೌಡೇಶ್ವರಿ ದೇವಸ್ಥಾನದ ರಸ್ತೆಯ ದುರವಸ್ಥೆ

ಮಾನ್ಯರೆ,

ಟಿ. ನರಸೀಪುರ ತಾಲೂಕಿನಲ್ಲಿ ತಿರುಮಕೂಡಲು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಹಳ್ಳ–ಕೊಳ್ಳಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಮತ್ತು ಭಕ್ತಾದಿಗಳ ಓಡಾಟಕ್ಕೆ ತುಂಬಾ ತೊಂದರೆಯಾಗಿದೆ. ಅಲ್ಲದೆ ಈ ರಸ್ತೆಯಲ್ಲಿ ವಿದ್ಯುತ್ ವ್ಯವಸ್ಥೆ ಇಲ್ಲ. ಇದರಿಂದ ರಾತ್ರಿ ವೇಳೆ ಸಣ್ಣ ಪುಟ್ಟ ಮಕ್ಕಳು ಓಡಾಡಲು ಭಯಪಡುವುದುಂಟು. ಈ ರಸ್ತೆಯಲ್ಲಿ ಸಂಚರಿಸುವುದೇ ಒಂದು ದುಸ್ಸಾಹಸವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ.

–ತೇಜಸ್ವಿನಿ ನಾಯಕ್, ಮಹಾರಾಣಿ ಕಾಲೇಜು, ಮೈಸೂರು.

ಚೆನ್ನಾಗಿರುವ ರಸ್ತೆಗೆ ಮತ್ತೆ ಡಾಂಬರೀಕರಣ!

ಮಾನ್ಯರೆ,

ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ಕೆಲವು ಚೆನ್ನಾಗಿದ್ದ ಡಾಂಬರು ರಸ್ತೆಯ ಮೇಲೆ ಮತ್ತೇ ಡಾಂಬರು ಹಾಕಿದ್ದಾರೆ. ಉದಾಹರಣೆಗೆ ಕುವೆಂಪುನಗರದ ಅಮ್ಮ ಕಾಂಪ್ಲೆಕ್ಸ್‌ನಿಂದ, ರಾಮಕೃಷ್ಣನಗರ ಸರ್ಕಲ್, ಹೀಗೆ ಇನ್ನೂ ಹಲವಾರು ಕಡೆ ಚೆನ್ನಾಗಿದ್ದ ರಸ್ತೆಗೇ ಮತ್ತೆ ಡಾಂಬರು ಹಾಕಿದ್ದಾರೆ. ಆದರೆ ಕಳೆದ ಮೂರು ತಿಂಗಳ ಹಿಂದೆ ಯುಜಿಡಿ ಹೊಸ ಪೈಪ್‌ಲೈನ್ ಹಾಕಲು ಅಪೋಲೊ ಆಸ್ಪತ್ರೆ ಮುಂಭಾಗದಿಂದ ಆದಿಚುಂಚನಗಿರಿ ರಸ್ತೆಯ ಕಡೆಯ ತನಕವೂ ರಸ್ತೆಯನ್ನು ಅಗೆದು ಹಾಗೆಯೇ ಬಿಟ್ಟಿರುವುದರಿಂದ, ರಸ್ತೆಯಲ್ಲಿ ಸಾರ್ವಜನಿಕರು ಓಡಾಡದಂತಹ ಪರಿಸ್ಥಿತಿ ಇದೆ. ಇಲ್ಲಿ ವಾಹನ ಸಂಚಾರಕ್ಕೂ ತೊಂದರೆ ಆಗಿದೆ. ಇಲ್ಲಿ ವಾಹನಗಳಲ್ಲಿ ಸಂಚಾರ ಮಾಡುವವರಿಗೆ ಅರ್ಧ ಇಂಚು ಧೂಳು ಮುಖಕ್ಕೆ ಮೆತ್ತಿಕೊಳ್ಳುತ್ತದೆ. ಇಲ್ಲಿ ಓಡಾಡುವ ಸಾರ್ವಜನಿಕರು ನಗರ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. ದಯಮಾಡಿ ಈ ರಸ್ತೆಗೆ ಕೂಡಲೇ ಡಾಂಬರು ಹಾಕಿಸಿ, ಸಾರ್ವಜನಿಕರು ಓಡಾಡಲು ಅನುಕೂಲ ಮಾಡಿಕೊಡಬೇಕಾಗಿ ವಿನಂತಿ.

–ಬೂಕನಕೆರೆ ವಿಜೇಂದ್ರ, ಮೈಸೂರು.



ಪ್ರೊ. ಆರ್. ಇಂದಿರಾ
ಸಮಾಜಶಾಸ್ತ್ರಜ್ಞೆ
ramaraoindira@gmail.com

ಸಮಾಜಮುಖಿ

ದಶಕದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ: ಸಾಧಿಸಿರುವುದೇನು–ಸಾಧಿಸಬೇಕಾಗಿರುವುದೇನು?

> "ಯಾವುದೇ ಬದಲಾವಣೆ ಒಂದು ದಿನದಲ್ಲಿ ಅಥವಾ ಒಂದು ದಶಕದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಭವಿಸುವುದಿಲ್ಲ ಎನ್ನುವುದು ನಮಗೆ ತಿಳಿದಿರುವ ವಿಷಯವೇ. ಆದರೂ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಗಳಂಥ ಸಂದರ್ಭಗಳು ಹೆಣ್ಣು ಮಕ್ಕಳಿಗಿರುವ ಅಪಾರ ಸಾಮರ್ಥ್ಯಗಳು ಹಾಗೂ ನಾಯಕತ್ವದ ಸ್ಥಾನಗಳಲ್ಲಿ ಅವರಿಗೆ ಅವಕಾಶಗಳನ್ನು ನೀಡಿದರೆ ಅವರು ತರಬಲ್ಲಂಥ ಮಹತ್ವದ ಬದಲಾವಣೆಗಳ ಬಗ್ಗೆ ನಮ್ಮನ್ನು ಎಚ್ಚರಿಸುವುದರ ಜೊತೆಜೊತೆಗೆ ಅವರು ಇಂದಿಗೂ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಹಾಗೂ ಇದುವರೆಗೂ ನಡೆದಿರುವ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಲು ನಾವು ಸಾಗಬೇಕಾದ ಹಾದಿಯ ಬಗ್ಗೆಯೂ ಜಾಗೃತಿಯನ್ನು ಮೂಡಿಸುತ್ತವೆ.

ಇದೇ ತಿಂಗಳ 11ನೇ ತಾರೀಖಿನಂದು ವಿಶ್ವದೆಲ್ಲೆಡೆ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಿಸಲಾಯ್ತು. ಮೊದಲನೆಯ ಅಂತಾರಾಷ್ಟ್ರೀಯ ಹೆಣ್ಣು ಮಗಳ ದಿನವನ್ನು ಆಚರಿಸಿದ್ದು 2012ರ ಇಸವಿಯ ಅಕ್ಟೋಬರ್ 11ರಂದು. ಈ ದಿನದ ಮಹತ್ವವೇನು? ಯಾವ ಉದ್ದೇಶದಿಂದ ವಿಶ್ವ ಸಂಸ್ಥೆಯ ಮಹಾಸಭೆ ಒಂದು ದಶಕದ ಹಿಂದೆ ಅಕ್ಟೋಬರ್ ತಿಂಗಳ 11ನೇ ತಾರೀಖಿನಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸುವ ನಿರ್ಧಾರವನ್ನು ತೆಗೆದುಕೊಂಡಿತು? ಹೆಣ್ಣು ಮಕ್ಕಳ ಬದುಕು ಹಸನಾಗುವಂಥ ವಾತಾವರಣ ಜಗತ್ತಿನ ಎಲ್ಲ ದೇಶಗಳಲ್ಲಿಯೂ ಸೃಷ್ಟಿಯಾಗಬೇಕು, ಅವರಿಗೆ ಸುರಕ್ಷಿತವಾದ ವಾಸ ತಾಣಗಳು ಲಭ್ಯವಾಗಬೇಕು, ಜೀವನದಲ್ಲಿ ಮೇಲ್ಮುಖ ಚಲನೆಯನ್ನು ಸಾಧಿಸಲು ಅವಕಾಶಗಳು ನಿರಂತರವಾಗಿ ಲಭ್ಯವಾಗುತ್ತಿರಬೇಕು, ತಮ್ಮ ಬದುಕನ್ನು ಕುರಿತ ಆಯ್ಕೆಗಳನ್ನು ಮಾಡಿಕೊಳ್ಳಲು ಅವರಿಗೆ ಸ್ವಾತಂತ್ರ್ಯವಿರಬೇಕು ಮತ್ತು ಯಾವುದೇ ಬಗೆಯ ದೌರ್ಜನ್ಯಕ್ಕೆ ಅವರು ಒಳಗಾಗಬಾರದು– ಈ ಆಶಯಗಳನ್ನು ಒಳಗೊಂಡು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಆಚರಣೆ ಆರಂಭವಾಯಿತು.

ಈ ಆಶೋತ್ತರಗಳ ಹಿನ್ನೆಲೆಯಲ್ಲಿ, ಈ ಕೆಳಗಿನ ಪ್ರಶ್ನೆಗಳನ್ನು ಎತ್ತಿ ಅವುಗಳಿಗೆ ಉತ್ತರಗಳನ್ನು ಹುಡುಕುವುದು ಪ್ರಸ್ತುತವೆನಿಸುತ್ತದೆ. ಇವುಗಳಲ್ಲಿ ಮುಖ್ಯವಾದುವು –ಕಳೆದ ದಶಕದಲ್ಲಿ ಹೆಣ್ಣು ಮಕ್ಕಳ ಬದುಕಿನಲ್ಲಿ ಆಗಿರುವ ಬದಲಾವಣೆಗಳೇನು ಹಾಗೂ ಇಂದಿಗೂ ಅವರು ಎದುರಿಸುತ್ತಿರುವ ಸವಾಲುಗಳೇನು? ಭವಿಷ್ಯದಲ್ಲಿ ಹೆಣ್ಣು ಮಕ್ಕಳ ಹಕ್ಕುಗಳನ್ನು ಹಾಗೂ ಕನಸುಗಳನ್ನು ಸಾಕಾರ ಮಾಡಲು ಸರ್ಕಾರಗಳು, ನೀತಿ ನಿರೂಪಕರು ಮತ್ತು ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳೇನು? ಎಂಬುವು.

ಈ ವಿಚಾರಗಳತ್ತ ಗಮನ ಹರಿಸಲು ಜಾಗತಿಕ ವೇದಿಕೆಯೊಂದನ್ನು ಸೃಷ್ಟಿ ಮಾಡುವುದು ಕೂಡ ಈ ದಿನದ ಪ್ರಧಾನ ಗುರಿಗಳಲ್ಲಿ ಒಂದು. ಲಿಂಗ ಅಸಮಾನತೆ ಯಾವುದೇ ಒಂದು ದೇಶಕ್ಕೆ ಸೀಮಿತವಾದ ಸಮಸ್ಯೆಯಲ್ಲ. ಅದು ವಿವಿಧ ದೇಶಗಳಲ್ಲಿ, ವಿವಿಧ ಕಾಲಘಟ್ಟಗಳಲ್ಲಿ, ವಿವಿಧ ಪ್ರಮಾಣಗಳಲ್ಲಿ ಕಂಡು ಬರುವುದರಿಂದ ಅದನ್ನು ಎದುರಿಸಲು ಎಲ್ಲ ದೇಶಗಳು ಸನ್ನದ್ಧರಾಗಬೇಕು. ಆದ್ದರಿಂದಲೇ ಈ ದಿನದ ಆಚರಣೆಗೆ ಮಾನ್ಯತೆಯನ್ನು ವಿಶ್ವ ಸಂಸ್ಥೆ ನೀಡಿರುವುದು, ಹತ್ತು ವರ್ಷಗಳಿಂದ ಇದನ್ನು ಆಚರಿಸಿಕೊಂಡು ಬರುತ್ತಿರುವುದು. 2022ರ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಘೋಷವಾಕ್ಯ 'ನಮ್ಮ ಸಮಯ ಈಗ ಬಂದಿದೆ–ನಮ್ಮ ಹಕ್ಕುಗಳು, ನಮ್ಮ ಭವಿಷ್ಯ' ಎಂದಿದ್ದು ಸಮಕಾಲೀನ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ಜಾಗತಿಕ ಮಟ್ಟದಲ್ಲಿ ಹೇಗಿದೆ ಎಂದು ಮೊದಲು ತಿಳಿಯಲೆತ್ನಿಸೋಣ. ವಿಶ್ವದ ನಾನಾ ಭಾಗಗಳಲ್ಲಿ ಹೆಣ್ಣು ಮಕ್ಕಳು ಇಂದಿಗೂ ಎದುರಿಸುತ್ತಿರುವ ಸವಾಲುಗಳನ್ನು, ಈಗ ಅನೇಕ ಅಭಿವೃದ್ಧಿ ಕೇಂದ್ರಿತ ಚರ್ಚೆಗಳಲ್ಲಿ ಉಲ್ಲೇಖಿತವಾಗುತ್ತಿರುವ **ಸುಸ್ಥಿರ ಅಭಿವೃದ್ಧಿ ಗುರಿಗಳ ವರದಿ 2021 ಗುರುತಿಸಿದೆ. ಅವುಗಳಲ್ಲಿ ಪ್ರಮುಖವಾದವು ಈ ಇಂತಿವೆ:**

ಹತ್ತು ಮಿಲಿಯನ್ ಹೆಣ್ಣು ಮಕ್ಕಳು ಇನ್ನು ಬಾಲ್ಯ ವಿವಾಹದ ಕೂಪಕ್ಕೆ ಬೀಳುವ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಮುಖ್ಯ ಕಾರಣಗಳೆಂದರೆ ಕೋವಿಡ್–19 ಸೃಷ್ಟಿ ಮಾಡಿದ ಆರ್ಥಿಕ ಆಘಾತಗಳು, ಶಾಲೆಗಳ ಮುಚ್ಚುವಿಕೆ ಹಾಗೂ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳಲ್ಲಿ ಉಂಟಾದ ಅವ್ಯವಸ್ಥೆ. ಅಭಿವೃದ್ಧಿಶೀಲ ದೇಶಗಳಲ್ಲಿ ಅರ್ಧಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳು ಇಲ್ಲದಿರುವುದು ಅವರ ಶಾಲಾ ಹಾಜರಾತಿಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಸುಮಾರು ಎರಡನೇ ಮೂರರಷ್ಟು ಶಾಲೆಗಳಲ್ಲಿ ವಿದ್ಯುಚ್ಛಕ್ತಿ ಸೌಕರ್ಯವೂ ಇಲ್ಲ. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವವರಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವವರು ಹೆಣ್ಣು ಮಕ್ಕಳು. ಗಂಡು ಮಕ್ಕಳನ್ನು ಹೆಚ್ಚಾಗಿ ಬಾಲಕಾರ್ಮಿಕರಾಗಿ ಬಳಸಿಕೊಳ್ಳಲಾಗುತ್ತದೆ.


ಹೆಣ್ಣು–ಗಂಡು ಮಕ್ಕಳ ನಡುವೆ ಅಂತರ್ಜಾಲ ಬಳಕೆ ಮತ್ತು ಲಭ್ಯತೆಯಲ್ಲಿ ಅಂತರ ಹೆಚ್ಚುತ್ತಲೇ ಹೋಗುತ್ತಿದೆ. ಅತೀ ಕಡಿಮೆ ಅಭಿವೃದ್ಧಿ ಹೊಂದಿರುವ ಪ್ರದೇಶಗಳಲ್ಲಿ ಈ ಅಂತರ ಶೇ.43ರಷ್ಟಿದೆ. ಮೂರನೇ ಎರಡರಷ್ಟು ದೇಶಗಳಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳಲ್ಲಿರುವ ಉದ್ಯೋಗಗಳಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಶೇ.15ಕ್ಕಿಂತ ಕಡಿಮೆ ಇದೆ. ಶತಮಾನಗಳಿಂದ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಎದುರಿಸುತ್ತಿರುವ ಲಿಂಗಾಧಾರಿತ ಅಸಮಾನತೆಗೆ ಮುಖ್ಯ ಕಾರಣವೆಂದರೆ ಶಿಕ್ಷಣಾವಕಾಶಗಳ ಲಭ್ಯತೆಯಲ್ಲಿ ಎದ್ದು ಕಾಣುವ ತಾರತಮ್ಯ. ಒಂದು ಸೈದ್ಧಾಂತಿಕ ಮಟ್ಟದಲ್ಲಿ ಅವರಿಗೆ ಶಿಕ್ಷಣವನ್ನು ಪಡೆಯಲು ಪುರುಷರಷ್ಟೇ ಹಕ್ಕುಗಳಿದ್ದರೂ ವಾಸ್ತವದಲ್ಲಿ ಆರ್ಥಿಕ ಹಾಗೂ ಸಾಂಸ್ಕೃತಿಕ ಕಾರಣಗಳಿಂದಾಗಿ ಈ ಸಮಾನ ಹಕ್ಕನ್ನು ಅವರು ಸಮಾನ ರೀತಿಯಲ್ಲಿ ಸಾಕಾರ ಮಾಡಿಕೊಳ್ಳಲಾಗುತ್ತಿಲ್ಲ. ಮೇಲೆ ಉಲ್ಲೇಖಿಸಿದ ಬಹುತೇಕ ಪರಿಸ್ಥಿತಿಗಳಿಗೆ ಕಾರಣವಾಗಿರುವುದೇ ಶಿಕ್ಷಣಾವಕಾಶಗಳ ಬಳಕೆಯಲ್ಲಿ ಕಂಡು ಬರುವ ಅಸಮತೋಲನ. ಈ ಕೆಳಗಿನ ಮಾಹಿತಿಯೇ ಅದಕ್ಕೆ ಸಾಕ್ಷಿಯಾಗಿದೆ.

ಜಾಗತಿಕ ಮಟ್ಟದಲ್ಲಿ 15–19ರ ವಯೋ ಗುಂಪಿನಲ್ಲಿ ಪ್ರತಿ 4 ಹೆಣ್ಣು ಮಕ್ಕಳಲ್ಲಿ ಒಬ್ಬ ಹೆಣ್ಣು ಮಗಳು ಶಾಲೆಯಿಂದ ಹೊರಗಿದ್ದರೆ, ಇದೇ ವಯೋ ಗುಂಪಿನಲ್ಲಿರುವ ಗಂಡು ಮಕ್ಕಳಲ್ಲಿ ಪ್ರತಿ 10ರಲ್ಲಿ ಒಬ್ಬ ಬಾಲಕ ಮಾತ್ರ ಶಾಲೆಯಿಂದ ದೂರ ಉಳಿದಿದ್ದಾನೆ. ಈ ಅಂಕಿ–ಅಂಶಗಳಲ್ಲಿ ದೇಶ–ದೇಶಗಳ ನಡುವೆ ಹಾಗೂ ಸಾಮಾಜಿಕ–ಆರ್ಥಿಕ ಗುಂಪುಗಳ ನಡುವೆ ವ್ಯತ್ಯಾಸಗಳಿದ್ದರೂ ಈಗಿನ ಕಾಲಘಟ್ಟದಲ್ಲಿಯೂ ಇಂಥ ಪರಿಸ್ಥಿತಿಗಳು ಇವೆಯೇ ಎಂಬ ಪ್ರಶ್ನೆ ಏಳದಿರುವುದಿಲ್ಲ. ಇಂದಿಗೂ ಹೆಣ್ಣು ಮಕ್ಕಳ ಶಾಲಾ ದಾಖಲಾತಿ ಮತ್ತು ಹಾಜರಾತಿಗಳನ್ನು ಕುರಿತಂತೆ ಇಡೀ ವಿಶ್ವದ ಚಿತ್ರಣವನ್ನು ತೆಗೆದುಕೊಂಡಾಗ 32 ಮಿಲಿಯನ್ ಮಕ್ಕಳು ಪ್ರಾಥಮಿಕ ಶಾಲೆಗಳಿಂದ, 30 ಮಿಲಿಯನ್ ಕಿರಿಯ ಪ್ರಾಥಮಿಕ ಶಾಲೆಗಳಿಂದ ಮತ್ತು ಅತೀ ಹೆಚ್ಚಿನ ಸಂಖ್ಯೆಯ, ಅಂದರೆ 67 ಮಿಲಿಯನ್ ಮಕ್ಕಳು ಪ್ರೌಢಶಾಲೆಗಳಿಂದ ಹೊರಗುಳಿದಿದ್ದಾರೆ. ಒಟ್ಟು 129 ಮಿಲಿಯನ್ ಹೆಣ್ಣು ಮಕ್ಕಳು ಆಯಾ ವಯಸ್ಸಿನಲ್ಲಿ ಯಾವ ಯಾವ ಶಾಲಾ ಮಟ್ಟಗಳಲ್ಲಿ ಇರಬೇಕಿತ್ತೋ ಅಲ್ಲಿ ಇಲ್ಲ.

ಈ ಅಂಕಿ–ಸಂಖ್ಯೆಗಳನ್ನು ನೋಡಿದ ತಕ್ಷಣವೇ ಮನಸ್ಸನ್ನು ತಟ್ಟುವ ಒಂದು ವಿಷಯವೆಂದರೆ ಶಾಲಾ ಮಟ್ಟ ಏರುತ್ತಾ ಹೋದ ಹಾಗೆಲ್ಲ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಾ ಹೋಗುತ್ತದೆ ಎನ್ನುವುದು. ಹೆಣ್ಣು ಮಕ್ಕಳು ಶಾಲೆಯಿಂದ ಹೊರಗೆ ಉಳಿದಾಗಲೇ ಅಪ್ರಾಪ್ತ ವಯಸ್ಸಿನ ವಿವಾಹಗಳು ಮತ್ತು ಹದಿಹರೆಯದ ತಾಯ್ತನದ ಪ್ರಕರಣಗಳು ಹೆಚ್ಚುವುದು, ಸಣ್ಣ ವಯಸ್ಸಿನಲ್ಲೇ ಸಂಸಾರದ ನೊಗಕ್ಕೆ ಅವರು ಹೆಗಲು ಕೊಡಬೇಕಾಗುವುದು ಮತ್ತು ಅವರ ಆರ್ಥಿಕ ಪರಾವಲಂಬನೆಯ ಪ್ರಮಾಣ ಬೆಳೆಯುತ್ತಾ ಹೋಗುವುದು. ಇಂಥ ಪರಿಸ್ಥಿತಿಗಳಲ್ಲಿ ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಗಂಭೀರವಾದ ಪ್ರಶ್ನೆಗಳನ್ನು ಎತ್ತಿ ಅವುಗಳು ಕೇವಲ ಆಶಯಗಳಾಗಿ ಉಳಿದುಕೊಳ್ಳದಂತಾಗಲು ಸರ್ಕಾರಗಳು ಮತ್ತು ನಾಗರಿಕ ಸಮಾಜ ಮಾಡಬೇಕಾದ್ದು ಏನು ಎಂದು ಚಿಂತಿಸುವುದಷ್ಟೇ ಅಲ್ಲ, ಕಾರ್ಯೋನ್ಮುಖವಾಗುವ ಅವಶ್ಯಕತೆಯೂ ಇದೆ.

ಹಾಗಾದರೆ ಕಳೆದ ಹತ್ತು ವರ್ಷಗಳಲ್ಲಿ ಹೆಣ್ಣು ಮಕ್ಕಳ ಬದುಕಿನಲ್ಲಿ ಯಾವ ಧನಾತ್ಮಕ ಬದಲಾವಣೆಗಳೂ ಆಗಿಯೇ ಇಲ್ಲವೇ ಎಂಬ ಪ್ರಶ್ನೆ ಬರುವುದು ಸಹಜವೇ. ಕಳೆದ ದಶಕದಲ್ಲಿ ಲಕ್ಷಾಂತರ ಹೆಣ್ಣು ಮಕ್ಕಳ ಬದುಕಿನಲ್ಲಿ ಬದಲಾವಣೆಗಳು ಸಂಭವಿಸಿವೆ. ಹಾಗೆ ನೋಡಿದರೆ ಬಾಲ್ಯವಿವಾಹವನ್ನು ತಡೆಗಟ್ಟಲು ಮುಂದಾದ ಸಂಸ್ಥೆಗಳ ಒಕ್ಕೂಟದ ಪ್ರಯತ್ನಗಳ ಫಲವಾಗಿ ಬಾಲ್ಯವಿವಾಹಗಳ ಪ್ರಮಾಣ ಶೇಕಡಾ 15ರಷ್ಟು ಇಳಿದಿದೆ ಎಂದು ಹೇಳಲಾಗುತ್ತಿದೆ. ಆದರೂ ಈ ಪರಿಸ್ಥಿತಿ ಎಲ್ಲ ದೇಶಗಳಲ್ಲೂ ಏಕಪ್ರಕಾರವಾಗಿಲ್ಲ. 2030ರ ವೇಳೆಗೆ 100 ಮಿಲಿಯನ್ ಹೆಣ್ಣು ಮಕ್ಕಳು ಅಪ್ರಾಪ್ತ ವಯಸ್ಸಿನಲ್ಲಿ ವಿವಾಹವಾಗಿರುತ್ತಾರೆ ಎಂದು ಕೂಡ ಅಂದಾಜು ಮಾಡಲಾಗುತ್ತಿದೆ. ಭಾರತದಲ್ಲೇ ಒಂದೆಡೆ ಶಿಕ್ಷಣದ ಎಲ್ಲ ಹಂತಗಳಲ್ಲೂ ಹೆಣ್ಣು ಮಕ್ಕಳ ಪ್ರಾತಿನಿಧ್ಯ ಹೆಚ್ಚುತ್ತಿದ್ದು ಲಿಂಗಾಂತರ ಕಡಿಮೆಯಾಗುತ್ತಿದೆಯಾದರೂ, ಅತೀ ಹೆಚ್ಚಿನ ಬಾಲ್ಯವಿವಾಹಗಳು ನಡೆಯುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸಾಲಿನಲ್ಲಿದೆ ಎನ್ನುವುದು ವಿಪರ್ಯಾಸವೇ ಸರಿ. ಇದಕ್ಕೆ ಕೋವಿಡ್ ತಂದಿಟ್ಟ ಸಂದಿಗ್ಧಗಳೇ ಮುಖ್ಯ ಕಾರಣ ಎಂದು ನಾವು ವಾದ ಮಾಡಬಹುದು. ಆದರೆ ಕೋವಿಡ್‌ನ ಇತಿಹಾಸ ಕೇವಲ ಎರಡು ವರ್ಷಗಳದ್ದು, ಬಾಲ್ಯವಿವಾಹಗಳಿಗೆ ಇಲ್ಲಿ ಒಂದು ದೀರ್ಘ ಚರಿತ್ರೆಯೇ ಇದೆ.

ಯಾವುದೇ ಬದಲಾವಣೆ ಒಂದು ದಿನದಲ್ಲಿ ಅಥವಾ ಒಂದು ದಶಕದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಭವಿಸುವುದಿಲ್ಲ ಎನ್ನುವುದು ನಮಗೆ ತಿಳಿದಿರುವ ವಿಷಯವೇ. ಆದರೂ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಗಳಂಥ ಸಂದರ್ಭಗಳು ಹೆಣ್ಣು ಮಕ್ಕಳಿಗಿರುವ ಅಪಾರ ಸಾಮರ್ಥ್ಯಗಳು ಹಾಗೂ ನಾಯಕತ್ವದ ಸ್ಥಾನಗಳಲ್ಲಿ ಅವರಿಗೆ ಅವಕಾಶಗಳನ್ನು ನೀಡಿದರೆ ಅವರು ತರಬಲ್ಲಂಥ ಮಹತ್ವದ ಬದಲಾವಣೆಗಳ ಬಗ್ಗೆ ನಮ್ಮನ್ನು ಎಚ್ಚರಿಸುವುದರ ಜೊತೆ ಜೊತೆಗೆ ಅವರು ಇಂದಿಗೂ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಹಾಗೂ ಇದುವರೆಗೂ ನಡೆದಿರುವ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಲು ನಾವು ಸಾಗಬೇಕಾದ ಹಾದಿಯ ಬಗ್ಗೆಯೂ ಜಾಗೃತಿಯನ್ನು ಮೂಡಿಸುತ್ತವೆ.



ಕನ್ನಡ ಲಿಪಿಗೆ ಅಂದದ, ಶುದ್ಧ ಯೂನಿಕೋಡ್ ಫಾಂಟ್ ರೂಪಿಸಿದ ಮೈಸೂರು ಡಿಸೈನರ್

ದೋಷಪೂರಿತ ಉಲ್ಲೇಖ ಸರಿಪಡಿಸುವ ಪ್ರಯತ್ನದಲ್ಲಿ ಕನ್ನಡಕ್ಕೆ ಕೊಡುಗೆ



ಮೊದಲನೆ ಸಾಲು ಸಾರಿಗೆ ಬಸ್‌ಗಳಲ್ಲಿರುವ ಫಾಂಟ್‌ನಲ್ಲಿದ್ದು, ಇನ್ನೆರಡು ಮಂಜುನಾಥ್ ವಿನ್ಯಾಸಗೊಳಿಸಿರುವ ಹೊಸ ಯೂನಿಕೋಡ್ ಫಾಂಟ್‌ಗಳಲ್ಲಿವೆ. ಇಲ್ಲಿ ಅಕ್ಷರಗಳ ಸ್ಪಷ್ಟತೆಯಲ್ಲಿನ ವ್ಯತ್ಯಾಸ ಗಮನಿಸಬಹುದು.



ಹೊಸ ಯೂನಿಕೋಡ್ ಕನ್ನಡ ಫಾಂಟ್‌ನಲ್ಲಿ ಐದು ವಿನ್ಯಾಸಗಳಲ್ಲಿರುವ 'ಬೆಂಗಳೂರು' ಪದ

ಮೈಸೂರು,ಅ.12(ಎಸ್‌ಬಿಡಿ)–ಯಾವುದೇ ಭಾಷೆಯ ಉಳಿವು ಅದರ ಬಳಕೆಯನ್ನು ಅವಲಂಬಿಸಿರುತ್ತದೆ. 'ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ' ಎಂಬ ಅಭಿಮಾನದ ಜೊತೆಗೆ ಎಲ್ಲಾ ಕಡೆಯಲ್ಲೂ ಸರಿಯಾದ ರೀತಿಯಲ್ಲಿ ಕನ್ನಡ ಬಳಸಬೇಕು. ಈ ನಿಟ್ಟಿನಲ್ಲಿ ಮೈಸೂರಿನ ಯುವಕನೊಬ್ಬ ತಂತ್ರಜ್ಞಾನದ ಮೂಲಕ 'ಸ್ಪಷ್ಟ ಕನ್ನಡ'ದ ಕೆಲಸ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮೈಸೂರಿನ ಪ್ರತಿಷ್ಠಿತ ಖಾಸಗಿ ಸಂಸ್ಥೆಯಲ್ಲಿ ಪ್ರಮುಖ ಡಿಸೈನರ್ ಆಗಿರುವ ತಿ.ನರಸೀಪುರ ನಿವಾಸಿ ಆರ್.ಮಂಜುನಾಥ್, ಹೊಸ ಯೂನಿಕೋಡ್ ಕನ್ನಡ ಫಾಂಟ್ ರಚಿಸುವ ಮೂಲಕ ಗಮನ ಸೆಳೆದಿದ್ದಾರೆ.


ಈ ಹಿಂದೆ 11 ವರ್ಷ ಅನಿಮೇಷನ್ ಹಾಗೂ ಗ್ರಾಫಿಕ್ ಡಿಸೈನಿಂಗ್ ತರಬೇತಿ ನೀಡುತ್ತಿದ್ದ ಇವರು, ಕೊರೊನಾ ಲಾಕ್‌ಡೌನ್‌ನಲ್ಲಿ ಸತತ ಪ್ರಯತ್ನದ ಮೂಲಕ ತಮ್ಮ ಗುರಿ ಸಾಧಿಸಿದ್ದಾರೆ. ಸಾರಿಗೆ ಸಂಸ್ಥೆ ಬಸ್‌ಗಳು ಹಾಗೂ ಪ್ರಯಾಣಿಕರ ತಂಗುದಾಣದ ಎಲ್‌ಇಡಿ ಪ್ರದರ್ಶಕಗಳಲ್ಲಿ ತಪ್ಪಾಗಿ ಕನ್ನಡ ಗೋಚರಿಸುವುದನ್ನು ಕಂಡು, ಅದನ್ನು ಸರಿಪಡಿಸಬೇಕೆಂಬ ಛಲದಿಂದ ಈ ಕಾರ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಸಂಗತಿ.

ಪ್ರಸಕ್ತ ವರ್ಷಾರಂಭದಲ್ಲಿ ತಮ್ಮ ಮೊದಲ 'ಬಂಡಿಪುರ' ಯೂನಿಕೋಡ್ ಫಾಂಟ್ ಅನ್ನು ತಮ್ಮ 'ಅಕ್ಷರ ಟೈಪ್ ಸ್ಟುಡಿಯೋ(ಎಟಿಎಸ್)' ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದ್ದು, ಅದು ಆನೆ ಮಾದರಿ ವಿನ್ಯಾಸದಲ್ಲಿರುವುದು ವಿಶೇಷ. ನಂತರದಲ್ಲಿ ಐದು ವಿನ್ಯಾಸದಲ್ಲಿ 'ಬೆಂಗಳೂರು' ಯೂನಿಕೋಡ್ ಫಾಂಟ್ ರೂಪಿಸಿ, ಅ.2ರಿಂದ ಉಚಿತ ಡೌನ್‌ಲೋಡ್‌ಗೆ ಬಿಡುಗಡೆ ಮಾಡಿದ್ದಾರೆ. ಈವರೆಗೆ ಈ ಎರಡು ಪದಗಳ ಒಟ್ಟು ಆರು ಶೈಲಿಗಳಲ್ಲಿ ಕನ್ನಡ ಯೂನಿಕೋಡ್ ಫಾಂಟ್ ರಚಿಸಿದ್ದಾರೆ. ಮುಂದೆ ತಿ.ನರಸೀಪುರ, ಮೈಸೂರು, ಚಿಕ್ಕಮಗಳೂರು ಇನ್ನಿತರ ಊರಿನ ಹೆಸರನ್ನು ಯೂನಿಕೋಡ್ ಫಾಂಟ್‌ನಲ್ಲಿ ರಚಿಸುವ ಗುರಿಯೊಂದಿಗೆ ಕಾರ್ಯ ಪ್ರವೃತ್ತರಾಗಿದ್ದಾರೆ.

ಈ ಬಗ್ಗೆ 'ಮೈಸೂರು ಮಿತ್ರ'ನೊಂದಿಗೆ ಮಾತನಾಡಿದ ಡಿಸೈನರ್ ಆರ್.ಮಂಜುನಾಥ್, ತಿ.ನರಸೀಪುರ ವಿದ್ಯೋದಯ ಸಂಸ್ಥೆಯಲ್ಲಿ ಪಿಯುವರೆಗೆ ವಿದ್ಯಾಭ್ಯಾಸ ಮುಗಿಸಿದ ನಾನು ಡಿಪ್ಲೊಮಾ ನಂತರ ಬಿಎಫ್‌ಎಗೆ ದಾಖಲಾದೆ. ಆದರೆ ಕೋರ್ಸ್‌ಗಳನ್ನು ಪೂರ್ಣಗೊಳಿಸಲಿಲ್ಲ. ಬಳಿಕ ನಾನು ಅನಿಮೇಷನ್ ಹಾಗೂ ಗ್ರಾಫಿಕ್ ಡಿಸೈನಿಂಗ್ ತರಬೇತಿ ಪಡೆದು ಸೈನ್‌ಬೋರ್ಡ್ ಮಾಡುತ್ತಿದ್ದೆ. ನಂತರ ಮೈಸೂರಿನಲ್ಲಿ ಅನಿಮೇಷನ್ ಹಾಗೂ ಗ್ರಾಫಿಕ್ ಡಿಸೈನಿಂಗ್ ತರಬೇತಿ ಶಾಲೆಯಲ್ಲಿ 11 ವರ್ಷ ಶಿಕ್ಷಕನಾಗಿದ್ದೆ. ಆ ಅನುಭವದ ಮೇಲೆ ಕೆಲ ತಿಂಗಳ ಹಿಂದೆ ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿತು ಎಂದು ತಮ್ಮ ಯೂನಿಕೋಡ್ ಫಾಂಟ್ ರಚನೆ ಬಗ್ಗೆ ವಿವರಿಸಿದರು.

ಸಾರಿಗೆ ಬಸ್‌ಗಳ ಬೋರ್ಡ್‌ಗಳಲ್ಲಿ ಎಲ್‌ಇಡಿ ಡಿಸ್‌ಪ್ಲೇಯಲ್ಲಿ ಪದಗಳು ಸ್ಪಷ್ಟವಾಗಿರುವುದಿಲ್ಲ. ಉದಾಹರಣೆಗೆ ಮೈಸೂರು–ಚಾಮುಂಡಿಬೆಟ್ಟ ಮಾರ್ಗದ ಬಸ್‌ಗಳ ಬೋರ್ಡ್‌ನಲ್ಲಿ ಒತ್ತಕ್ಷರಗಳು ಅಸ್ಪಷ್ಟವಾಗಿರುವುದು ಸೇರಿದಂತೆ ಹಲವು ಲೋಪದೋಷಗಳು ಗೋಚರಿಸುತ್ತವೆ. ಆರಂಭದಲ್ಲಿ ಇದು ಎಲ್‌ಇಡಿ ಸಮಸ್ಯೆ ಇರಬಹುದೆಂದು ಭಾವಿಸಿದ್ದೆವು. ಆದರೆ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅದು ಫಾಂಟ್ ಸಮಸ್ಯೆ ಎನ್ನುವುದು ಖಚಿತವಾಯಿತು. ನಂತರ ಅದರ ಬಗ್ಗೆ ಕೆಲಸ ಮಾಡಲು ಆರಂಭಿಸಿದೆ. ಆ ವಿಷಯದ ಬಗ್ಗೆ ಮೂಲ ಜ್ಞಾನವಿದ್ದ ಕಾರಣ ಹೆಚ್ಚು ಅಧ್ಯಯನ ಮಾಡಿ, ಫಾಂಟ್‌ನ ಲೋಪದೋಷ ಸರಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದೆ. ಇದಕ್ಕೆ ಲಾಕ್‌ಡೌನ್ ನನಗೆ ವರದಾನವಾಯಿತು ಎಂದರು.

ಆನೆ ಸೊಂಡಿಲು ವಿನ್ಯಾಸ: ಆನೆಗಳ ಪ್ರೇರಣೆಯಿಂದ ಮೊದಲಿಗೆ 'ಬಂಡಿಪುರ' ಯೂನಿಕೋಡ್ ಫಾಂಟ್ ರಚಿಸಿದೆ. ಅದನ್ನು ಗಮನಿಸಿದರೆ ಆನೆ ಸೊಂಡಿಲು ಮಾದರಿ ವಿನ್ಯಾಸವನ್ನು ಕಾಣಬಹುದು. ನಾನು ತಿಳಿದುಕೊಂಡು ಈ ಫಾಂಟ್ ರಚಿಸುವಷ್ಟರಲ್ಲಿ ಒಂದು ವರ್ಷವೇ ಆಯಿತು. ಹೊಸ ಯೂನಿಕೋಡ್ ಫಾಂಟ್ ಅನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದಕ್ಕಾಗಿಯೇ 'ಅಕ್ಷರ ಟೈಪ್ ಸ್ಟುಡಿಯೋ' ವೆಬ್‌ಸೈಟ್ ಮೂಲಕ ಬಿಡುಗಡೆ ಮಾಡಿದೆ. ನಂತರ 'ಪೈಥಾನ್ ಸ್ಕ್ರಿಪ್ಟ್' ಕೋಡಿಂಗ್ ಬಳಸಿ ಡಾಟ್, ಸ್ಮೂತ್, ಪಿಕ್ಸೆಲ್, ಸ್ಕ್ವೇರ್ ಮತ್ತು ಎಲ್‌ಇಡಿ ವಿನ್ಯಾಸದಲ್ಲಿ 'ಬೆಂಗಳೂರು' ಯೂನಿಕೋಡ್ ಫಾಂಟ್ ರಚಿಸಿದೆ. ಇದರಲ್ಲಿ ಎಲ್‌ಇಡಿ ಫಾಂಟ್ ವಿನ್ಯಾಸಗೊಳಿಸಿರುವುದು ಬಳಕೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದಲೇ ಎನ್ನುವುದು ಸ್ಪಷ್ಟ. ಸಾರಿಗೆ ಬಸ್‌ಗಳ ಬೋರ್ಡ್‌ಗಳಲ್ಲಿ ಸಾಮಾನ್ಯವಾಗಿ 16 ಎಲ್‌ಇಡಿ ಬಲ್ಬ್(ಎತ್ತರ) ಪ್ಯಾನಲ್‌ನಲ್ಲಿ ಅಳವಡಿಸಲಾಗಿರುತ್ತದೆ. ಹಾಗಾಗಿ ಇದಕ್ಕೆ ಸರಿಹೊಂದುವಂತೆ ಫಾಂಟ್ ರೂಪಿಸಿದ್ದೇನೆ. –ಮಂಜುನಾಥ್.



ಉಚಿತ ಡೌನ್‌ಲೋಡ್



'ಬಂಡಿಪುರ' ಹಾಗೂ ಐದು ಶೈಲಿಯಲ್ಲಿರುವ 'ಬೆಂಗಳೂರು' ಯೂನಿಕೋಡ್ ಫಾಂಟ್ ಅನ್ನು `https://aksharatypestudio.in' ಮೂಲಕ ಯಾರಾದರೂ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸೈನ್ ಬೋರ್ಡ್ ಹಾಗೂ ಪ್ರಿಂಟಿಂಗ್‌ಗೆ ಅದನ್ನು ಬಳಕೆ ಮಾಡಿಕೊಳ್ಳಬಹುದು. 'ಬೆಂಗಳೂರು' ಫಾಂಟ್ ಅನ್ನು ಕೆಎಸ್‌ಆರ್‌ಟಿಸಿಯಲ್ಲಿ ಹೆಚ್ಚು ಬಳಕೆ ಮಾಡುವುದರಿಂದ ಸಂಸ್ಥೆಯ ಅಧಿಕಾರಿಗಳನ್ನು ಭೇಟಿ ಮಾಡಿ ವಿವರಿಸುವ ಚಿಂತನೆ ಇದೆ. ಪಾರಂಪರಿಕ ಸ್ಪರ್ಶದೊಂದಿಗೆ 'ಮೈಸೂರು' ಫಾಂಟ್ ರೂಪಿಸುವ ಪ್ರಯತ್ನದಲ್ಲಿದ್ದೇನೆ. ಸಾರಿಗೆ ಸಂಸ್ಥೆ ಬಸ್‌ಗಳ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕಂಡುಬಂದ ತಪ್ಪುಗಳನ್ನು ಸರಿಪಡಿಸುವ ಪ್ರಯತ್ನ ಫಲ ನೀಡಿದೆ ಎಂದು ಮಂಜುನಾಥ್ ಸಂತೋಷ ವ್ಯಕ್ತಪಡಿಸಿದ್ದಾರೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com, website: www.mysurumithra.com

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ

ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

WANTED
GENTS HAIR DRESSER
2- posts
OFFICE BOYS
2 Posts
for Hair Fixing Center, Kuvempunagar.
9845034559
0821-2344992

ಉದ್ಯೋಗ ಅವಕಾಶ
ಬಂದ ದಿನವೇ ಕೆಲಸ (ಮಾರ್ಕೆಟಿಂಗ್ ಅಲ್ಲ) ಮೈಸೂರಿನ ಪ್ರತಿಷ್ಠಿತ MNC ಹಾಗೂ IT ಕಂಪನಿಗಳಿಗೆ 4th, SSLC, PUC, ITI, Any Degree Pass / Fail ಆದ ಯುವಕ / ಯುವತಿಯರು ಇಂದೇ ಬೇಕಾಗಿದ್ದಾರೆ. ESI/PF ನೊಂದಿಗೆ ಊಟ, ವಸತಿಯಿರುತ್ತದೆ. ಸಂಬಳ+ಓಟಿ, 15,200–86000.
9740733021 / 9535028750

ಬೇಕಾಗಿದ್ದಾರೆ
- *Receptionist - 2 Nos.*
- *Sales Girls - 2 Nos.*
- *Therapist - 1 No.*

ಓರಿಯೋಲಸ್ ಸಂಸ್ಥೆಗೆ ಮಹಿಳೆಯರು ಬೇಕಾಗಿದ್ದಾರೆ
ಸಂಪರ್ಕಿಸಿ : ಡಾ. ವಿಜಯ್
ಮೊಬೈಲ್ : 90351 59747

ಸಂಪು
ಕ್ಲೀನಿಂಗ್‌ಗಾಗಿ ಸಂಪರ್ಕಿಸಿ:
9606871188

HOME APPLIANCES SERVICE
ಫ್ರಿಡ್ಜ್, ವಾಷಿಂಗ್ ಮೆಶೀನ್, ಮೈಕ್ರೋ ವೋವೆನ್, LED, LCD, AC Sales & Service
Contact: Srinivas
9379699229

ಬೊಟಿಕ್ ಕೆಲಸಕ್ಕೆ ಬೇಕಾಗಿದ್ದಾರೆ
ಮಹಿಳೆಯರಿಗೆ ಮಾತ್ರ, ಸೀರೆಗೆ ಕುಚ್ಚು, ಫಾಲ್ಸ್, ಜಿಗ್ ಜಾಗ್ ಮಾಡಲು ಬರಬೇಕು.
ಲಕ್ಕಿ ಕ್ರಿಯೇಶನ್, ವಿಜಯನಗರ, ಮೈಸೂರು.
9845861828

ಶ್ರೀ ಗೌರಿಶಂಕರ ಟ್ರಾವೆಲ್ಸ್
1-11-22 (8 ದಿನ) ದೆಹಲಿ, ಆಗ್ರಾ, ಪ್ರಯಾಗ್ ರಾಜ್, ಕಾಶಿ, ಗಯಾ, ಅಯೋಧ್ಯ ಇತ್ಯಾದಿ.
10-11-22 (4 ದಿನ) ಬಾಂಬೆ, ಶಿರಡಿ, ನಾಸಿಕ್ 3 ಜ್ಯೋತಿರ್ಲಿಂಗ, ಎಲ್ಲೋರ.
24-12-22 (6 ದಿನ) ಗುರುವಾಯೂರು, ಮುನ್ನಾರ್, ತ್ರಿವೇಂಡಂ, ಕೊಚ್ಚಿ, ಆಲಪ್ಪಿ ಇತ್ಯಾದಿ.
ವಿಮಾನ / ಬಸ್ / ಊಟ / ರೂಂ
9620002114

WANTED
1) Graphic Designer
2) Printing Machine Operator and helpers
3) Helper boys SSLC, PUC, ITI pass or fail
contact 9448067939 9739569260

TV ಕೆಟ್ಟಿದೆಯೇ? LCD, LED TV
ಫ್ರಿಡ್ಜ್, ವಾಷಿಂಗ್ ಮೆಷಿನ್, Micro Oven Doorstep ಸರ್ವಿಸ್ ಮಾಡಿಕೊಡಲಾಗುತ್ತದೆ
ನುರಿತ ಸರ್ವಿಸ್ ಇಂಜಿನಿಯರ್‌ಗಳಿಂದ ಅತ್ಯಾಧುನಿಕ ಯಂತ್ರ ಬಳಸಿ LCD, LED ಪ್ಯಾನಲ್ ಬಾಂಡಿಂಗ್ ಕಡಿಮೆ ದರದಲ್ಲಿ ಮಾಡಿಕೊಡಲಾಗುತ್ತದೆ
ತೇಜು ಎಲೆಕ್ಟ್ರಾನಿಕ್ಸ್ ತ್ಯಾಗರಾಜ ರಸ್ತೆ, ಅಗ್ರಹಾರ
9342114069

ಮನೆ ಮಾರಾಟಕ್ಕಿದೆ
ಮೈಸೂರು ನಗರ, ಶ್ರೀರಾಂಪುರ, 2ನೇ ಹಂತ, ಕಂದಾಯನಗರ, ರಿಂಗ್ ರಸ್ತೆಯ ಪಕ್ಕದಲ್ಲಿ, ಉತ್ತರ ದಿಕ್ಕು, ಪೂರ್ವ ಬಾಗಿಲಿನ 3 ಅಂತಸ್ತಿನ 30x40 (G/F, F/F, S/F, T/F) ಮನೆ ಸುಮಾರು 42,000 ತಿಂಗಳಿಗೆ ಬಾಡಿಗೆ ಬರುವಂತಹ ಎಲ್ಲಾ ಸುಸಜ್ಜಿತ ಸೌಲಭ್ಯಗಳುಳ್ಳ ಮನೆ ಮಾರಾಟಕ್ಕಿದೆ. ಬೆಲೆ 1.75 Cr. (Slightly Negotiable). ಹೆಚ್ಚಿನ ವಿವರಗಳಿಗೆ ಮತ್ತು ವೀಕ್ಷಿಸಲು ಕರೆ ಮಾಡಿ
7996504996

ಬೇಕಾಗಿದ್ದಾರೆ SUNBIZ SOLUTIONS
ಕರ್ನಾಟಕದಾದ್ಯಂತ ಬ್ಯಾಂಕ್ ಪ್ರಕ್ರಿಯೆಗಾಗಿ ನಾವು ಟೆಲಿಕಾಲರ್ ಮತ್ತು ಫೀಲ್ಡ್ ಎಕ್ಸಿಕ್ಯೂಟೀವ್ ಅಭ್ಯರ್ಥಿಯನ್ನು ತುರ್ತಾಗಿ ನೇಮಿಸಿಕೊಳ್ಳುತ್ತಿದ್ದೇವೆ. (ಫೀಲ್ಡ್ ಎಕ್ಸಿಕ್ಯೂಟೀವ್ 2 ವೀಲರ್ ಹೊಂದಿರಬೇಕು). ಫ್ರೆಶರ್ ಮತ್ತು ಅನುಭವಿ ಇಬ್ಬರಿಗೂ ಸ್ವಾಗತ. ಆಕರ್ಷಕ ಪ್ರೋತ್ಸಾಹ ಧನವನ್ನು ಗಳಿಸಲು ಮತ್ತು ಕಲಿಯಲು ನಮ್ಮ ತಂಡಕ್ಕೆ ಸೇರಿಕೊಳ್ಳಿ, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. ದೀಕ್ಷಿತ:
(HR)9513935123 / 9513935117

EXCHANGE OFFER
From ORRICT FACTORY SALES
SHREE SIDDAGANGA FURNITURES
Exchange your old Sofa to Brand New Rosewood and Leather Luxury Sofa and your old Sofa are repaired here. Siddartha Layout, Near Sangeetha Corner, Near Devegowda Circle, Mysuru.
9380775646 / 8217582103

ಸೆಕ್ಯೂರಿಟಿ ಬೇಕಾಗಿದ್ದಾರೆ
ಗಾರ್ಡ್ ಮತ್ತು ಸೂಪರ್‌ವೈಸರ್ 8 ಗಂಟೆ ಮತ್ತು 12 ಗಂಟೆ ಕೆಲಸಕ್ಕೆ ಬೇಕಾಗಿದ್ದಾರೆ. ವಯಸ್ಸು: 25 ರಿಂದ 50 ರ ಒಳಗೆ ESI, PF, EL, NFH, BONUS, Insurance ದೊರೆಯುತ್ತದೆ. 3 Set ಯೂನಿಫಾರ್ಮ್ ಉಚಿತ, ಕಾರ್ಯನಿರ್ವಹಿಸುವ ಸ್ಥಳ: ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ, ಮೈಸೂರು.
9538014456 / 9538886654
Qualification: minimum SSLC Passed out

ROY'S MAHAL
2BHK & 3BHK FLATS AVAILABLE FOR RENT
Ph : 8217052668 / 8494908022

ಮನೆ ಮಾರಾಟಕ್ಕಿದೆ
35x45 ಅಳತೆಯ ನಾಲ್ಕು ಅಂತಸ್ತಿನ ಪೂರ್ವ ದಿಕ್ಕಿನ ಹೊಸ ಕಾರ್ನರ್ ಮನೆ ನಾಲಾ ಬೀದಿ ಚಾಮರಾಜ ಡಬ್ಬಲ್ ರಸ್ತೆ ಹತ್ತಿರ, ಮೈಸೂರು. ಬೆಲೆ 3.5 ಕೋಟಿ. ಏಜೆಂಟ್ ಕ್ಷಮಿಸಿ. ಸಂಪರ್ಕಿಸಿ:
8861133817

ಜಮೀನುಗಳು ಮಾರಾಟಕ್ಕಿವೆ
ಮೈಸೂರು ಮತ್ತು ನಂಜನಗೂಡು ತಾಲ್ಲೂಕಿನಲ್ಲಿ ಮುಡಾ ಮತ್ತು ಡಿ.ಸಿ ಕನ್ವೆರ್ಷನ್ ನಿವೇಶನ ಮಾಡಲು ಮತ್ತು ತೋಟ ಮಾಡಲು ಒಳ್ಳೆಯ ಜಮೀನುಗಳು ಮಾರಾಟಕ್ಕಿವೆ.
9611320189

ತಕ್ಷಣ ಬೇಕಾಗಿದ್ದಾರೆ
PART TIME /FULL TIME/ HOME -BASED
ecode GAS SAFEಗೆ — All Taluk & Dist

EDUCATION ವಿದ್ಯಾರ್ಹತೆ	WORK TIME ಕೆಲಸದ ಸಮಯ	SALARY ಸಂಬಳ
SSLC,PUC any DEEGREE	4 HOURS 8 HOURS	8000/- UP TO 19000/-

ಮೊದಲು ಬಂದವರಿಗೆ ಆದ್ಯತೆ — ಗ್ಯಾಸ್ ಸೇಫ್ ಬಗ್ಗೆ
ಮನೆಯಲ್ಲಿ ಕುಳಿತು ಗ್ರಾಹಕರಿಗೆ ಮಾಹಿತಿ ನೀಡುವ ಕೆಲಸ
Android ಸ್ಮಾರ್ಟ್ ಫೋನ್ ಹೊಂದಿರಬೇಕು
9986621226 / 7676779932

GOLD COMPANY
ಗಿರವಿ ಚಿನ್ನಾಭರಣ ಖರೀದಿ
ಒಂದು ಗ್ರಾಂ ಚಿನ್ನಕ್ಕೆ 5100
ನೀವು ಗಿರವಿ ಇಟ್ಟು ಬಿಡಿಸಿಕೊಳ್ಳಲಾಗದ ಚಿನ್ನ ಆಭರಣಗಳನ್ನು ನಾವೇ ಬಿಡಿಸಿ ಇಂದಿನ ಬೆಲೆಗೆ ತೆಗೆದುಕೊಳ್ಳುತ್ತೇವೆ ಕೂಡಲೇ ಸಂಪರ್ಕಿಸಿ – (T&C)
9964522225

IMKTA - PRE-SCHOOL TEACHER TRAINING
Diploma Courses for SSLC, PU or any Degree Candidates.
Regular / Saturday / Correspondence Courses with practical training — www: imkta.in
ALPHA INTERNATIONAL SCHOOL
@ Srirampura & Gokulam
Call: 7829937469, 9901803394
ONLINE TRAINING AVAILABLE

ಬೋಳು ತಲೆಯ ಸಮಸ್ಯೆಯೇ?


ಕಿಮೊತೆರಪಿ ಚಿಕಿತ್ಸೆಗೆ ಒಳಪಡುತ್ತಿರುವ ರೋಗಿಗಳಿಗೆ ಸ್ಪರ್ಧಾತ್ಮಕ ಬೆಲೆಯಲ್ಲಿ ಹೇರ್ ವಿಗ್‌ಗಳು ದೊರೆಯುತ್ತವೆ.
SMART HAIR FIXING
574, 9th Cross, Anikethana Road, kuvempunagar, Mysuru
MYSURU 9611028523 MANGALORE 9343142258

ಕರ್ನಾಟಕದಾದ್ಯಂತ ತಕ್ಷಣ ಬೇಕಾಗಿದ್ದಾರೆ
ಬಂದ ದಿನವೇ ಕೆಲಸ (ಮಾರ್ಕೇಟಿಂಗ್ ಅಲ್ಲ)
MNC ಕಂಪನಿಗಳಿಗೆ 4th, 7th, SSLC, PUC, ITI, any Degree Pass / Fail ಯುವಕ, ಯುವತಿಯರು ಕೆಲಸಕ್ಕೆ ಬೇಕಾಗಿದ್ದಾರೆ.
ESI / PF ನೊಂದಿಗೆ ಊಟ, ವಸತಿಯಿರುತ್ತದೆ.
ಸಂಬಳ + ಓಟಿ
15,000 ರಿಂದ 48,000
9108522259 | 8971622258


SPOKERN ENGLISH
Communicative Approach
Vocabulary, Functional Grammar, Speaking, Presentation Skills, LSRW, Group Discussion, Interview Skills
NIHARIKA ACADEMY
6360859871

ಕಾರ್ನರ್ ಸೈಟ್ ಮಾರಾಟಕ್ಕಿದೆ
ಕುಶಾಲನಗರ, KHB ಬಡಾವಣೆ E/S ಕಾರ್ನರ್ ನಿವೇಶನ ಸಂಖ್ಯೆ 69 (40x60) ಮಾರಾಟಕ್ಕಿದೆ.
9108401164
9886467337

ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್
ಜರ್ಮನ್ ಟೆಕ್ನಾಲಜಿ ಬಳಸಿ ಸಂಪು, ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್ ಮಾಡಲಾಗುತ್ತದೆ.
Mob: 9008711654

ಬರವಣಿಗೆ ಕೆಲಸ
ಮನೆಯಿಂದಲೇ ಫಾರಂ ಭರ್ತಿಮಾಡುವ ಉದ್ಯೋಗ ಮಾಡಿ ಪ್ರತಿ 1 ಫಾರಂಗೆ 30 ರೂ.ಗಳನ್ನು ಪಡೆಯಿರಿ
9731891409

ಮನೆಯಿಂದಲೇ ಸಂಪಾದಿಸಿ
ಮನೆಯಿಂದಲೇ ಮೊಬೈಲ್, ಕಂಪ್ಯೂಟರ್ ಅಥವಾ ಕೈ ಬರವಣಿಗೆ ಮೂಲಕ ಉದ್ಯೋಗ ಮಾಡಿ 10,000 ರಿಂದ 30,000 ಸಂಪಾದಿಸಿ.
7795560970



V-GUARD GEYSER
BEST OFFER PRIZE
Solar Water Heater SALES & SERVICE
SUNZONE SOLAR SYSTEM
VM Double Road, Kuvempunagar, Mysuru
9845175443

ಸೋಲಾರ್ ವಾಟರ್ ಹೀಟರ್
Solar Water Heater

ಸೇಲ್ಸ್, ಸರ್ವೀಸ್ ರಿಪೇರಿ, ಎಕ್ಸ್‌ಚೇಂಜ್ ಹಾಗೂ ಬಿಡಿ ಭಾಗಗಳಿಗಾಗಿ ಸಂಪರ್ಕಿಸಿ
Vinaykrishna
9611648636

FOR SALE
40 x 60 HOME AT METAGALLI, (3 BHK, 1ST FLOOR - 2BHK) NEAR JSS SCHOOL,
RENT AT HEBBAL (30 x 40) HOUSE
30 x 40 DUPLEX HOME FOR SALE AT SRIRAMPURA 2ND STAGE,
WANTED -ATTACH CAR (ETIOS/ CIAZ) (MODEL 2018 AND ABOVE)
9972837203

WANTED
Office Boy
Location: Dattagalli, Mysuru
7676696797

ಶ್ರೀ ರಾಘವೇಂದ್ರ ಜ್ಯೋತಿಷ್ಯರು
ಜ್ಯೋತಿಷ್ಯ ರತ್ನ ಪಂ.ಎಸ್.ಕೆ.ಪ್ರಶಾಂತ್ ಆಚಾರ್ಯ
ಸ್ತ್ರೀ ಪುರುಷ ಪ್ರೇಮ, ಸಂತಾನ, ವಿವಾಹ ದಾಂಪತ್ಯ ಸಮಸ್ಯೆ, ನಾಗದೋಷ, ಕುಜ ದೋಷ, ದುಷ್ಟಶಕ್ತಿ, ಪ್ರೇತಭಾಧೇ, ಸಾಲಭಾದೇ, ವ್ಯಾಪಾರದಲ್ಲಿ ತೊಂದರೆ ತನ್ನವರೆ ತನಗೆ ಶತ್ರು ನಿಮ್ಮ ಯಾವುದೇ ಗುಪ್ತ ಹಾಗೂ ಕಠಿಣವಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಸುತ್ತಾರೆ. ಸ್ಥಳ: ಹೋಟೆಲ್ ಗೋವರ್ಧನ ಕಾಂಪ್ಲೆಕ್ಸ್, ಡಾ|| ರಾಜ್‌ಕುಮಾರ್ ಪಾರ್ಕ್ ಹತ್ತಿರ, ಶ್ರೀ ಹರ್ಷ ರಸ್ತೆ (ಹೋಟೆಲ್ ಪಾರ್ಕ್‌ಲೇನ್ ರಸ್ತೆ) ಮೈಸೂರು.
9740947045

WANTED
Urgently needed married womens for MNC Company in Mysore. Fixed salary Rs. 15,000 to 18,000 + Incentives + Bonus + PF + ESI. Eligibility criteria: Graduation / Diploma. Age 28 to 50 years. Contact:
Mob: 9880498509

ಮನೆ ಮಾರಾಟಕ್ಕಿದೆ
20x30 ಮುಡಾ ಮನೆ, ಆರ್.ಎಸ್. ನಾಯ್ಡುನಗರ, ನಿಯರ್ ನಾಗಲಿಂಗೇಶ್ವರ ಟೆಂಪಲ್, ಮೈಸೂರು.
8197469306, 9900716749

LOST
I, Dr. Bhramaramba T.S., No. 687, 12th Main, T.K. Layout, Mysore-570 009 have lost Possession Certificate (Site No. 35, 2nd Stage, Gokulam, Mysore).
Finders please contact:
Mob: 9611880485

ಮಾಂತ್ರಿಕ ಕೊಳ್ಳೇಗಾಲದ ಜ್ಯೋತಿಷ್ಯರು
ಪಂ. ಎಸ್. ಕುಮಾರಸ್ವಾಮಿ
MOB: 9880583804
ಕೊಳ್ಳೇಗಾಲದ ಮೋಡಿ ಮಾಂತ್ರಿಕ ಅಘೋರಚರ ಶಕ್ತಿಯಿಂದ ಸ್ತ್ರೀ, ಪುರುಷ, ಪ್ರೇಮ, ಸಂತಾನ, ಶತ್ರುದೋಷ, ಸಾಲಭಾದೆ, ಆರೋಗ್ಯ ಭೂಮಿ, ಕೋರ್ಟು, ವ್ಯಾಪಾರ, ನಂಬಿದ ಜನರಿಂದ ಮೋಸ ನಿಮ್ಮ ಯಾವುದೇ ಜಟಿಲವಾದ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ ಶತಸಿದ್ಧ. ಕರೆಮಾಡಿ ಬನ್ನಿ.
ಖಾಯಂ ವಿಳಾಸ: ಎಟಿಎಂ ಪಕ್ಕ, ಟಿಕೆಟ್ ಬುಕ್ಕಿಂಗ್ ಕೌಂಟರ್ ಹತ್ತಿರ (ರಿಲಾಯನ್ಸ್ ಮಾಲ್) (ಕೆ.ಎಸ್.ಆರ್.ಟಿ.ಸಿ) ಸಬರ್ಬ್ ಬಸ್ ಸ್ಟ್ಯಾಂಡ್, ಮೈಸೂರು.

WALK-IN-INTERVIEW
Marketing Trainee, Location: Mysore, Madikeri, Chamarajanagar, Hunsur, Qualification: Graduate and above, Experience: Min 1 year field sales in Financial Services, Monthly Salary: 17,000+ Performance Incentives, Walk-in interviews on below Address till 17/10/2022 and Time : 11am to 5pm
SHRIRAM LIFE INSURANCE CO.LTD
1111/1115, 1st Floor, Siri Complex, Vinodha Road, Devaraja Mohalla, Shivarampet, Mysore - 570001, Mobile: 9980921064, 9686455625

ಹೋಂ ನರ್ಸ್ ಸರ್ವಿಸಸ್ (ರಿ)
24/8hr Patient ಮತ್ತು ವಯಸ್ಸಾದವರನ್ನು ನೋಡಿಕೊಳ್ಳಲು, ಅಡುಗೆ ಹಾಗೂ ಮನೆ ಕೆಲಸ ಮಾಡಲು ಮಹಿಳೆಯರು ಲಭ್ಯವಿರುತ್ತಾರೆ. ಸಂಪರ್ಕಿಸಿ:
8105149095

ಮನೆ ಮಾರಾಟಕ್ಕಿದೆ
30x40, 3 ಅಂತಸ್ತು, 4 ಬೆಡ್ ರೂಂ, ಫುಲ್ ಫರ್ನಿಶ್‌ಡ್, ನಂದಿನಿ ಬಡಾವಣೆ 1ನೇ ಹಂತ, ಟಿ.ಎನ್. ಪುರ ರಸ್ತೆ, ಆಲನಹಳ್ಳಿ, ಮೈಸೂರು. ಬೆಲೆ: ರೂ. 2 Cr. *Contact:*
Mob: 8861989545

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ
ಕನ್ನಡ ಮತ್ತು ಇಂಗ್ಲೀಷ್ ಓದಲು ಬರೆಯಲು ಬರುವ ಯುವಕ / ಯುವತಿಯರಿಗೆ ವಿದ್ಯಾರ್ಥಿಗಳಿಗೆ ಗೃಹಿಣಿಯರಿಗೆ ಮನೆಯಲ್ಲಿಯೇ ಕುಳಿತು ಫಾರಂನಲ್ಲಿ ಅಂಕಿ ತುಂಬುವ ಹಾಗೂ ಬುಕ್ ಬರೆಯುವ ಕೆಲಸ ತಿಂಗಳಿಗೆ 16,000/– ರಿಂದ 18,000/– ಸಂಪಾದಿಸಿ. (ಕೊರಿಯರ್ ಸೌಲಭ್ಯವಿದೆ)
8747978990
8123797899

Vidyavahini School (R)
Hebbal 2nd Stage, Mysuru-570 017
Teachers Required
Subject: English & Sicence
D.Ed. / B.Ed. / MA in English
B.Sc. / M.Sc., B.Ed.
Email: vidyavahini06@gmail.com
9844032278 / 7795115811

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

DUPLEX HOUSE FOR SALE
Newly Construction All Furnished Srirampura 2nd Stage, BEML Layout 30x20 3BHK House for Sale.
9611537157 / 9900251194

ಬೇಕಾಗಿದ್ದಾರೆ
ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭವಾಗಿರುವ ಕಂಪನಿಗಳಿಗೆ ಹಾಗೂ ಆಫೀಸ್ ಕೆಲಸಕ್ಕೆ ಯುವಕ – ಯುವತಿಯರು ಬೇಕಾಗಿದ್ದಾರೆ.
Salary: 13,000 - 21,000 + ESI, PF, ವಿದ್ಯಾರ್ಹತೆ: 10th, PUC, ITI, Diploma and Any Degree. ಇಂದೇ ಸಂಪರ್ಕಿಸಿ:
9035734821

ಬೇಕಾಗಿದ್ದಾರೆ
DRA ತರಬೇತಿವುಳ್ಳ (ಬ್ಯಾಂಕಿಂಗ್ ಸೆಕ್ಟರ್) ಹುಡುಗರು ಕಲೆಕ್ಷನ್ ಹಾಗೂ ರಿಕವರಿ ಹುದ್ದೆಗಳಿಗೆ ಬೇಕಾಗಿದ್ದಾರೆ. ದ್ವಿಚಕ್ರ ವಾಹನ ಹೊಂದಿರಬೇಕು ಹಾಗೂ ಟೆಲಿಕಾಲರ್ಸ್ ಹುಡುಗಿಯರು ಮತ್ತು ಮಹಿಳೆಯರು ಬೇಕಾಗಿದಾರೆ. ಕೆಲಸದ ಸ್ಥಳ: ಮೈಸೂರು. ಕೂಡಲೇ ಸಂಪರ್ಕಿಸಿ:
8197179995

ಸುವರ್ಣಯಾತ್ರ
- 3 ದಿನಗಳ ಪುರಿ ಭುವನೇಶ್ವರ ಪ್ರವಾಸ 27–10–22.
- 6 ದಿನಗಳ 9 ನವಗ್ರಹ ಹಾಗೂ ತಮಿಳುನಾಡು 27–10–22.
- 7 ದಿನಗಳ ಕಾಶಿ ಪ್ರವಾಸ 11–11–22
- 3 ದಿನಗಳ ಉಜ್ಜಯಿನಿ ಮಹಾಕಾಳೇಶ್ವರ ದರ್ಶನ 29–10–22

9008381022 / 9019462508

ಕೇರಳ ಶ್ರೀ ಪ್ರಸಿದ್ಧ ಮಹಾ ಮಾಂತ್ರಿಕ ಜ್ಯೋತಿಷ್ಯರು, ನಂ.1 ಮೋಡಿ ತಜ್ಞರು
ಪಂಡಿತ್ ಕೆ.ಎಸ್.ಕೃಷ್ಣಮೂರ್ತಿ
ಮೊ.: 9741806990
ತಾಯಿ ಚಾಮುಂಡೇಶ್ವರಿ ಕಾಣತೊರೆ ನಾಲ್ಲರ ದೈವ ಚೌಡಮ್ ಕರೆ ಭಗವತಿ ಮಹಾ ಮಾಂತ್ರಿಕ ಶಕ್ತಿಯಿಂದ ಲೈಂಗಿಕ, ದಾಂಪತ್ಯ, ಸ್ತ್ರೀ ಪುರುಷ ಪ್ರೇಮ ವಿಚಾರ, ಕೋರ್ಟ್ ಕಚೇರಿ, ಹಣಕಾಸಿನ ತೊಂದರೆ, ವಿವಾದ, ಮನೆಯಲ್ಲಿ ಅಶಾಂತಿ, ಮಾನಸಿಕ ಚಿಂತೆ, ಇನ್ನೂ ಮುಂತಾದ ಸಮಸ್ಯೆಗಳಿಗೆ 3 ದಿನದಲ್ಲಿ ಪರಿಹಾರ ಶತಸಿದ್ಧ. ಖಾಯಂ ವಿಳಾಸ ಸಬರ್ಬ್ ಬಸ್‌ಸ್ಟ್ಯಾಂಡ್ ಪಕ್ಕ, ಇರ್ವಿನ್ ರೋಡ್, ಆಂಧ್ರ ಶೈಲಿ ನಂದಿನಿ ಹೋಟೆಲ್ ಹಿಂಭಾಗ, ಮಾರುತಿ ಸುಜುಕಿ ಆಟೋ ಮೊಬೈಲ್ ಪಕ್ಕ ಮನೆಯಲ್ಲಿ ನೆಲೆಸಿದ್ದಾರೆ. ಹಳ್ಳಕೇರಿ, ಮೈಸೂರು ಇಲ್ಲಿ ಹೇಳುವ ವಿಚಾರಗಳನ್ನು ಗುಪ್ತವಾಗಿ ಇಡಲಾಗುತ್ತದೆ.

ಬೇಕಾಗಿದ್ದಾರೆ
ಆಟೋ ಮೊಬೈಲ್ ಕಂಪನಿಗೆ Welders ಬೇಕಾಗಿದ್ದಾರೆ. (Experience or Frehers) with ESI, PF, 8 ಘಂಟೆ + OT, ಹಾಗೂ ಊಟ ಉಚಿತ
6366421093 / 7975439776

MAX SOLAR FACTORY
Solar UPS
Solar Offgrid Systems
Solar Street Lights
Solar Water Heaters
Expert in Large Solar Projects
9535608456

ಬೇಕಾಗಿದ್ದಾರೆ
ವಯಸ್ಸಾದ ವೃದ್ಧರು ಮತ್ತು ರೋಗಿಗಳನ್ನು ಆರೈಕೆ ಮಾಡಲು ಯುವಕ, ಯುವತಿಯರು, ಮಹಿಳೆ, ಪುರುಷರು, ವಿಧವೆ, ವಿಚ್ಛೇದಿತರು ಬೇಕಾಗಿದ್ದಾರೆ. ಸಂಬಳ: 10,000 – 18,000. ನಮ್ಮ ಸಂಸ್ಥೆಯಲ್ಲಿ ಉಳಿದುಕೊಳ್ಳುವವರಿಗೆ ಆದ್ಯತೆ. ಸಂಪರ್ಕಿಸಿ: VSS ಮೈಸೂರು
9353267509

SRA PACKAGE TOURS
4 ದಿನಗಳ ಕೇರಳ ಪ್ರವಾಸ ಅನಂತ ಪದ್ಮನಾಭ ದೇವಸ್ಥಾನ, ಅಲ್ಲೆಪಿ, ಕೊಚಿನ್, ಕೋವಲಂ ಬೀಚ್, ಗುರುವಾಯೂರು, ಚೋಟಾನಿಕರ ದೇವಿ ದೇವಸ್ಥಾನ, ಜಟಾಯು ಅರ್ಥ ಸೆಂಟರ್ ಫ್ಯಾಮಿಲಿಗೆ ಪ್ರತ್ಯೇಕ ಕೊಠಡಿ, ಶುದ್ಧ ಸಸ್ಯಹಾರ, ಮಿನರಲ್ ವಾಟರ್, ಕಾಫಿ / ಟೀ, ಕೇವಲ ರೂ.5300/–, ಹೊರಡುವ ದಿನಾಂಕ: 28.10.2022 ಸಂಜೆ, 6.00 ಗಂಟೆಗೆ. ಸಂಪರ್ಕಿಸಿ:
7022271023

BRIDE GROOMS MACHMAKERS
ವಧು / ವರರ ಮದುವೆ ಕೇಂದ್ರ
ಎಲ್ಲಾ ಜಾತಿಯ Govt / Private ಡಾಕ್ಟರ್ / ಇಂಜಿನಿಯರ್ M.Tech, Diploma, All Degree, 18000 ವಧುಗಳಿಗೆ ವರ ಬೇಕು. 28000 ವರಗಳಿಗೆ ವಧುಬೇಕು. 4200 Diverce / Widows ವಿಧುರರ, ವಿಧವೆಯರ Life Partner ಗಾಗಿ ಕರ್ನಾಟಕಾದ್ಯಂತ ಕಛೇರಿಗಳಿವೆ. ತರಬೇತಿ + ಉದ್ಯೋಗ+ ವಸತಿಗಾಗಿ
7975728012

WANTED
Female Helpers for Pharma Distributors, Timings - 10:00 to 7:30, Location: Ramavilas Road, 10th / PUC Pass or Fail.
9739377827 / 9739499933
7022345675

FOR RENT
Opp. Jagan Mohan Palace, Available Space at G. Floor, Total:- 3200 Sq. Feet. Suitable for Business, Show room, Medical Distributers or Office Purpose
8095551683
9945901357

FOR RENT
Commercial Space, 1500 Sq.ft (E/F) 50ft Road, Vijayanagar 1st Stage, Near Corporation Bank, Contact:
9880281757

REQURED
Sales Boy with Basic Account and Computer Knowledge, Salary : 10k to 15k, Vivekananda Nagar
0821-4259138

ಮನೆ ಬಾಡಿಗೆಗೆ ಇದೆ
2 ರೂಮ್ ವಾಲ್‌ಡ್ರೂಪ್ ಅಟ್ಯಾಚ್‌ಬಾತ್ ಹಾಲ್, ಡೈನಿಂಗ್ ಹಾಲ್, ಪೂಜಾ, ಕಿಚನ್ ಸೌಲಭ್ಯ ಇರುವ ನೆಲ ಅಂತಸ್ತಿನ ವಾಸ್ತು ಮನೆ ಬಾಡಿಗೆಗೆ ಇದೆ.
ಎನ್.ಆರ್.ಮೊಹಲ್ಲ, ಶಿವಾಜಿ ರಸ್ತೆ, 1ನೇ ಕ್ರಾಸ್, ಮೈಸೂರು. ಸಂಪರ್ಕಿಸಿ:
ಕೃಷ್ಣ : 8105577324
ಗೋವಿಂದ: 9341982565

HOUSE FOR SALE
30x40 G/F House for Sale in Vijayanagar, 2nd Stage, Near Podar International School, Genuine Buyers only, Price: 1.35 Cr.
No Brokers.
Contact: S.K. Estate
8310841010

MUDA SITE
ಬೋಗಾದಿ ರಸ್ತೆಯಲ್ಲಿ ಬ್ಯಾಂಕ್ ಲೋನ್ ಲಭ್ಯವಿರುವ ನಿವೇಶನಗಳು ಮಾರಾಟಕ್ಕಿವೆ. 30x40, 30x50 ಅಳತೆಯ ಸೈಟ್‌ಗಳು ಲಭ್ಯವಿದೆ. ನಿವೇಶನಗಳು 29 ಲಕ್ಷ ರೂ.ಗಳಿಂದ ಪ್ರಾರಂಭ.
8884594540

SITE FOR SALE
30x50 West Facing, Zuari Park View, Old Kesare, Mysore.
Buyers only
9448247947

ಬೇಕಾಗಿದ್ದಾರೆ
ಹೂಟಗಳ್ಳಿ ಇಂಡಸ್ಟ್ರಿಯಲ್ ಏರಿಯಾದ ಪ್ರತಿಷ್ಠಿತ ಕೋರಿಯರ್ ಸಂಸ್ಥೆಗೆ ಡೆಲಿವರಿ ಬಾಯ್ಸ್ ಬೇಕಾಗಿದ್ದಾರೆ.
9449870898

DILIBER FOUNDATION
ಈ ಕೆಳಗಿನ ಕೋರ್ಸ್‌ಗಳಿಗೆ ಸೇರಿ ಕೇವಲ 3 ತಿಂಗಳಲ್ಲಿ ಪ್ರಮಾಣಿಕೃತ ಹಾರ್ಡ್‌ವೇರ್ ಇಂಜಿನಿಯರ್ ಆಗಿ
- Laptop Repair
- Desktop Repair
- CCTV Repair

100% ಉದ್ಯೋಗ
Monthly Fee 3000/- Contact:
9902955544 / 9663579654

FOR SALE
30x20 Duplex House For Sale 3BHK Ground Floor, Full Parking, Newly Construction Srirampura 2nd Stage, BEML Layout.
9900251194 / 9738884777

ಬೇಕಾಗಿದ್ದಾರೆ
ಹೋಟೆಲ್ ದೇವಿ ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದ ಹತ್ತಿರ, ಅಕ್ಬರ್ ರೋಡ್, ಮಂಡಿ ಮೊಹಲ್ಲಾ, ಕೌಂಟರ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ಸಂಪರ್ಕಿಸಿ:
9036890169 / 7483087363

2 SITES FOR SALE
(30x40)
@ Trimurthynagar, Near Acharya Vidyakula & Central St. Joseph School, Mys - Hunsur Road, 12 Lakhs Each
9538839926

CHANGE OF NAME
I, Shafiullah Khan, Residing #206, 10th Cross, A.K. Colony Ghousiya Nagar, Mysore-570019. have changed my name from Zabi Ulla Khan to Shafi ullah Khan on my own free will sworn in before Notary C.R.Seetharam Mysore vide affidavit dated 10 October 2022.
Sd/- Shafiullah Khan

ಬೇಕಾಗಿದ್ದಾರೆ
ಮಕ್ಕಳ ಆಶ್ರಮದಲ್ಲಿ ರೆಸಿಡೆನ್ಶಿಯಲ್ ಕುಕ್ / ಸಹಾಯಕ ಕೆಲಸಕ್ಕೆ ಮಹಿಳೆಯರು ಬೇಕಾಗಿದ್ದಾರೆ. ಶಿಕ್ಷಣ – 10ನೇ ತರಗತಿ. ವಯೋಮಿತಿ 30–40 ವರ್ಷ, ಊಟ, ವಸತಿ ಉಚಿತ, ಬಾಲೆಮನೆ ಟ್ರಸ್ಟ್, ಬೆಂಗಳೂರು – 562123.
6363908202
9731182273

30x30 ಇಂಡಸ್ಟ್ರಿಯಲ್ ಶೆಡ್ ಬಾಡಿಗೆಗೆ ದೊರೆಯುತ್ತದೆ
ಪವರ್ ಸಪ್ಲೆ 12 HP ಸೌಲಭ್ಯ, ಬಸವನಗುಡಿ ಸರ್ಕಲ್ ಹತ್ತಿರ, ಹೆಬ್ಬಾಳ್, ಮೈಸೂರು.
ನಮಿತ : 9066318632

WANTED
Staff Nurse for Day Care Clinic in Yadavgiri.
Contact:
9449852578
08212517892

ತಕ್ಷಣ ಬೇಕಾಗಿದ್ದಾರೆ
ಹೆಬ್ಬಾಳು, ಮೇಟಗಳ್ಳಿ ಮತ್ತು ಯಾದವಗಿರಿ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ. ವಿದ್ಯಾರ್ಹತೆ: SSLC ಮತ್ತು ಮೇಲ್ಪಟ್ಟು, ಸಂಬಳ: 15,500 + W/o (8hrs) ಊಟ, ತಿಂಡಿ ಸೌಲಭ್ಯವಿರುತ್ತದೆ. ಸಂಪರ್ಕಿಸಬೇಕಾದ ಸಂಖ್ಯೆಗಳು
9880727819
9620777819

WANTED
Lady Accountant - B.Com with Tally and Knowledge GST Billing. For Industrial Unit at Hootagalli Industrial Area. Contact:
9880415283

WANTED
Field Officer - 1 No. (Male Only)
Min 2-3 yrs Exp. in the Security Agency.
Female Office Assistant - 1 No.
Min 3-4 yrs Exp. in Office Admin. Works, Fluent in Kannada, English & Hindi.
Gun Man - 7 Nos (Male Only)
7760135606
Call Between 10 am to 6 pm
Mail your CV to : essplmd@gmail.com

ಬೇಕಾಗಿದ್ದಾರೆ
ಪ್ರತಿಷ್ಠಿತ ಖಾಸಗಿ ಕಂಪನಿಗೆ ಕೆಲಸ ಮಾಡಲು ವೆಲ್ಡರ್ಸ್, ಸೆಕ್ಯೂರಿಟಿ ಗಾರ್ಡ್, ವ್ಯಾಲೆಟ್ ಪಾರ್ಕಿಂಗ್ ಚಾಲಕ ಬೇಕಾಗಿದ್ದಾರೆ. ನಂಜನಗೂಡು, ಕಡಕೊಳ (ಕೈಗಾರಿಕಾ ಪ್ರದೇಶ) ಹೈವೇ ಸರ್ಕಲ್, ಬನ್ನಿಮಂಟಪ, ಬಲ್ಲಾಳ್ ಸರ್ಕಲ್, ನಂಜುಮಳಿಗೆ ಹಿನಕಲ್, ESI, PF ಜೊತೆಗೆ ಆಕರ್ಷಕ ಸಂಬಳ ಇರುತ್ತದೆ.
8217563349

PG LEASE / RENT
2 Members Girls or Womens
Room with Attch Bathroom
Saint Anne's School, Near Ganesh Nagar, N.R.Mohalla, Mysore.
9663944172

WANTED
* Marketing Executive (C PVC Pipes Field) with Experience
* Billing Operator (Female)
For Asthithva Enterprises, Hebbal
Contact:
8861533998

HOUSE FOR RENT
G/F, E/F, 2 Bedroom with 2 Wheeler Parking, Near Shantala theater Signal Light
9738760299

ಮೈಸೂರು ಮಿತ್ರ 43 — ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಮತ್ತಷ್ಟು ವರ್ಗೀಕೃತ ಜಾಹೀರಾತು ಪುಟ 6 ರಲ್ಲಿ

ವಿಜೃಂಭಣೆಯಿಂದ ಮಹಾ ಕುಂಭಮೇಳ ಆಚರಣೆ

ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ

ಮಂಡ್ಯ,ಅ.12– ಮಹಾ ಕುಂಭಮೇಳವನ್ನು ವಿಜೃಂಭಣೆಯಿಂದ ಆಚರಣೆ ಮಾಡಿ ದೇಶಕ್ಕೆ ತ್ರಿವೇಣಿ ಸಂಗಮ ಪರಿಚಯಿಸಲಾಗುತ್ತಿದೆ. ಕುಂಭದ ಶಕ್ತಿಯನ್ನು ವಿಸರ್ಜನೆ ಮಾಡಿ ನಾಡಿಗಾಗಿ, ದೇಶಕ್ಕಾಗಿ, ವಿಶ್ವದ ಸುಖ, ಶಾಂತಿ ಸಮೃದ್ಧಿಯಾಗಲಿ ಎಂಬ ಉದ್ದೇಶದಿಂದ ಮಹಾ ಕುಂಭಮೇಳ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಚಂದ್ರವನಾಶ್ರಮದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿಯವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮಹಾ ಕುಂಭಮೇಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಒಂದು ನದಿಯ ದರ್ಶನ ಮಾಡಿದರೆ ಪುಣ್ಯ, ಮೂರು ನದಿಗಳು ಸಂಗಮವಾಗುವ ತ್ರಿವೇಣಿ ಸಂಗಮವನ್ನು ಸ್ಪರ್ಶಿಸಿ ನಮಸ್ಕರಿಸಿದರೆ ಪಾಪ ವಿಮೋಚನೆಯಾಗುತ್ತದೆ ಎಂದರು.

ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ಮಾತನಾಡಿ, ಕೆಆರ್.ಪೇಟೆ ತಾಲೂಕಿನ ಅಂಬಿಗರ ಹಳ್ಳಿ–ಪುರ–ಸಂಗಾಪುರ ಗ್ರಾಮಗಳ ಕಾವೇರಿ ನದಿ ತ್ರಿವೇಣಿ ಸಂಗಮದಲ್ಲಿ ಅ.13 ರಿಂದ 16 ರವರೆಗೆ ಮಹಾ ಕುಂಭಮೇಳ ನಡೆಯಲಿದೆ ಎಂದರು.

ಮಹಾ ಕುಂಭಮೇಳ ಕಾರ್ಯಕ್ರಮವು ಜಗದ್ಗುರುಗಳಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಮಠಾಧೀಶರುಗಳ ನೇತೃತ್ವದಲ್ಲಿ ಮತ್ತು ಮುಖ್ಯಮಂತ್ರಿಗಳ ಸಹಕಾರದೊಂದಿಗೆ ನಡೆಯುತ್ತಿದೆ ಎಂದರು.



ದಕ್ಷಿಣ ಕರ್ನಾಟಕದಲ್ಲಿ ಎರಡನೇ ಬಾರಿ ಕುಂಭಮೇಳ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಈ ಮಹಾ ಕಂಭಮೇಳಕ್ಕೆ 6 ಲಕ್ಷ ಜನರು ಬರುವುದಕ್ಕೆ ಅವಕಾಶವಿದೆ ಎಂದು ಸರ್ವೆ ಮಾಡಲಾಗಿದೆ ಎಂದರು.

ಮಹಾ ಕುಂಭ ಮೇಳಕ್ಕೆ ಬರುವ ಭಕ್ತಾದಿಗಳು ಸ್ನಾನ ಮಾಡಿ ಪೂಜೆಯನ್ನು ಸಲ್ಲಿಸಿ ಹಾಗೂ ಸಾಧುಸಂತರನ್ನು ದರ್ಶನ ಮಾಡುವ ಅವಕಾಶವಿದೆ ಎಂದರು. ಇದೇ ವೇಳೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿ, ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ ಶ್ರೀ ಮಲೈ ಮಹದೇಶ್ವರರು ಬಂದು ಹೋಗಿರುವ ಸ್ಥಳವಾಗಿದೆ. ಕಾವೇರಿ, ಹೇಮಾವತಿ, ಲಕ್ಷ್ಮಣ ತೀರ್ಥ ಈ ಮೂರು ನದಿಗಳು ಅಂಬಿಗರಹಳ್ಳಿ, ಸಂಗಾಪುರ, ಪುರ ಮೂರು ಹಳ್ಳಿಗಳ ಮಧ್ಯೆ ಸೇರುವ ಪವಿತ್ರ ಸ್ಥಳದಲ್ಲಿ ಶ್ರೀ ಮಲೈ ಮಹದೇಶ್ವರರು ಬಂದು ಪಾದಸ್ಪರ್ಶ ಮಾಡಿ ಹೋಗಿದ್ದಾರೆ ಎಂದರು.

2013 ರಲ್ಲಿ ನಡೆದ ಕುಂಭಮೇಳ ಕಾರ್ಯಕ್ರಮಕ್ಕಿಂತ ಭಿನ್ನವಾಗಿ ಈ ಬಾರಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಗುತ್ತಿದೆ. ಈ ಭಾಗದಲ್ಲಿ ಕುಂಭ ಮೇಳ ಕಾರ್ಯಕ್ರಮ ನಡೆಯಬೇಕು ಎಂದು ನೇತೃತ್ವವನ್ನು ಪರಮ ಪೂಜ್ಯ ಸ್ವಾಮೀಜಿಗಳು ವಹಿಸಿಕೊಂಡಿದ್ದಾರೆ. ಮಹಾಕುಂಭಮೇಳ ಕಾರ್ಯಕ್ರಮದ ಉದ್ಘಾಟನೆಯನ್ನು ಅ.14 ರಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದಾರೆ ಎಂದು ಹೇಳಿದರು.

ದೇವಸ್ಥಾನದಲ್ಲಿ ನಡೆಯಬೇಕಿರುವ ಪೂಜಾ ಕಾರ್ಯಕ್ರಮವನ್ನು ಪೂಜ್ಯ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ವಹಿಸಿಕೊಂಡಿದ್ದಾರೆ. ಅ.6 ರಂದು ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ ಸ್ವಾಮೀಜಿಗಳು ಚಾಮರಾಜನಗರ, ಮೈಸೂರು, ಮಂಡ್ಯ ಸೇರಿದಂತೆ 3 ಮಹದೇಶ್ವರ ಜ್ಯೋತಿ ರಥಗಳಿಗೆ ಚಾಲನೆ ನೀಡಿದ್ದಾರೆ. ಜ್ಯೋತಿರಥಗಳು ಪ್ರತಿ ಹಳ್ಳಿಗಳಿಗೆ, ದೇವಸ್ಥಾನಗಳಿಗೆ, ಮಠಗಳಿಗೆ ಭೇಟಿ ಕೊಟ್ಟು ಸುಮಾರು 8 ಲಕ್ಷಕ್ಕೂ ಅಧಿಕ ಜನರು ದೇವರ ದರ್ಶನ ಪಡೆದಿದ್ದಾರೆ ಎಂದರು.

ಮಹಾಕುಂಭ ಮೇಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಕಾರ ನೀಡಿದ್ದಾರೆ. 40ಕ್ಕಿಂತ ಹೆಚ್ಚು ಸಾಧು ಸಂತರು, ಹೊರ ರಾಜ್ಯ ಹಾಗೂ ನಮ್ಮ ರಾಜ್ಯದಿಂದ ಬರುತ್ತಾರೆ. ಮಂಡ್ಯ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಲಕ್ಷಾಂತರ. ಭಕ್ತರು ಆಗಮಿಸಲಿದ್ದಾರೆ. ಭಕ್ತಾದಿಗಳಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.





ಕೆ.ಆರ್. ತಾಲೂಕು ಅಂಬಿಗರಹಳ್ಳಿ ಬಳಿ ಗುರುವಾರದಿಂದ ಆರಂಭಗೊಳ್ಳಲಿರುವ ಮಹಾ ಕುಂಭಮೇಳದ ಅಂತಿಮ ಸಿದ್ದತೆ ಪೂರ್ಣಗೊಂಡಿದ್ದು, ಪ್ರದೇಶಾದ್ಯಂತ ಕೇಸರಿ ಧ್ವಜಗಳು ರಾರಾಜಿಸುತ್ತಿವೆ.

ಸಮಾಜದ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ



ಮಂಡ್ಯ,ಅ.12– ಸಮಾಜದ ವಿಚಾರ ಬಂದಾಗ ಯಾವಾಗಲು ಸದಾ ನಿಮ್ಮ ಜೊತೆ ಇರುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.

ಬುಧವಾರ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಸರ್ಕಾರದ ಸಚಿವನಾಗಿರಬಹುದು. ಆದರೆ ಸಮಾಜವ ವಿಚಾರ ಬಂದಾಗ ನಾನು ಸದಾ ನಿಮ್ಮೊಂದಿಗೆ ಇರುತ್ತೇವೆ. ಮೈಸೂರು, ಮಂಡ್ಯ, ಬೆಂಗಳೂರು ಹೀಗೆ ಯಾವುದೇ ಜಿಲ್ಲೆಯಲ್ಲಾದರೂ ಸರಿಯೇ ಸಮಸ್ಯೆಗಳು ಬಂದಾಗ ನಾನು ಮತ್ತು ಕೆ.ಸಿ.ನಾರಾಯಣಗೌಡರು ಸಮಾಜದ ಒಟ್ಟಿಗೆ ಇರುವುದಾಗಿ ತಿಳಿಸಿದರು. ಇದೇ 13ರಿಂದ ಆರಂಭಗೊಳ್ಳಲಿರುವ ಅಂಬಿಗರಹಳ್ಳಿಯ ಕುಂಭಮೇಳ ಕಾರ್ಯಕ್ರಮದ ನೇತೃತ್ವವನ್ನು ಸುತ್ತೂರು ಮತ್ತು ಡಾ.ನಿರ್ಮಲಾನಂದನಾಥ ಶ್ರೀಗಳು ವಹಿಸಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ಸಮಾಜದ ಎಲ್ಲರೂ ಆಗಮಿಸಿ ಯಶಸ್ವಿ ಗೊಳಿಸುವಂತೆ ಸಚಿವ ಕೆ.ಗೋಪಾಲಯ್ಯ ಮನವಿ ಮಾಡಿದರು.

ಕಾರ್ಯಕ್ರಮವನ್ನು ಡಾ.ನಿರ್ಮಲಾನಂದನಾಥ ಮಹಾಸ್ವಾಮಿಜಿ ಉದ್ಘಾಟಿಸಿದರು. ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಮನ್‌ಮುಲ್ ಅಧ್ಯಕ್ಷ ರಾಮಚಂದ್ರು, ಉಪಾಧ್ಯಕ್ಷ ರಘುನಂದನ್, ನಿರ್ದೇಶಕ ನೆಲ್ಲಿಗೆರೆ ಬಾಲು ಸಮಾಜದ ಜಿಲ್ಲಾಧ್ಯಕ್ಷ ತಿಮ್ಮೇಗೌಡ ಇತರರು ಉಪಸ್ಥಿತರಿದ್ದರು.

ಇಂದಿನ ಜನಪ್ರತಿನಿಧಿಗಳಿಗೆ ಹೆಚ್.ಡಿ.ಚೌಡಯ್ಯ ಮಾದರಿ

ಮಂಡ್ಯ,ಅ.12– ಇಂದಿನ ಜನಪ್ರತಿನಿಧಿಗಳು ಹಾಗೂ ನಾಯಕರಿಗೆ ಮಾಜಿ ಶಾಸಕ ಹಾಗೂ ಮುತ್ಸದ್ಧಿ ರಾಜಕಾರಣಿ ದಿ.ಹೆಚ್.ಡಿ. ಚೌಡಯ್ಯನವರು ಮಾದರಿಯಾಗಿದ್ದಾರೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು.

ಬುಧವಾರ ತಾಲೂಕಿನ ಹೊಳಲು ಗ್ರಾಮದಲ್ಲಿ ನಿರ್ಮಿಸಿರುವ ಮಾಜಿ ಶಾಸಕ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ದಿ.ಹೆಚ್.ಡಿ. ಚೌಡಯ್ಯ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ಚೌಡಯ್ಯ ಅವರು ನಿರ್ವಹಿಸಿದ್ದಾರೆ. ಅವರು ನಡೆದಂತಹ ದಾರಿಯಲ್ಲಿ ಹೆಜ್ಜೆ ಹಾಕುವ ಶಕ್ತಿ ನಮಗೆ ಒದಗಿ ಬರಲಿ. ಹೊಳಲು ಗ್ರಾಮಸ್ಥರು ಇಂತಹ ಸಾಧಕರನ್ನು ಸ್ಮರಿಸುವ, ಆರಾಧಿಸುವ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ ಎಂದರು. ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಈ ಜಗತ್ತಿಗೆ ಯಾತ್ರಿಕರಾಗಿ ಬಂದು ಅಳಿದಂತಹ ಸಾಧಕರನ್ನು ನೆನಪು ಮಾಡಿಕೊಳ್ಳುವುದು ಸಮಾಜದ ಕರ್ತವ್ಯ ಪ್ರತಿಷ್ಠಾಪನೆಗೊಳಿಸುವ ಇಂತಹ ಸಾಧಕರ ಪ್ರತಿಮೆಗಳು ಯುವ



ಪೀಳಿಗೆಗೆ ಪ್ರೇರಣೆಯಾಗಿ ಉಳಿಯಬೇಕು ಎಂದು ಅಭಿಪ್ರಾಯಪಟ್ಟರು.

ಇಂದಿನ ಆಧುನಿಕ ಜಗತ್ತಿನಲ್ಲಿ ಆದರ್ಶಗಳಿಗೆ ಕೊರತೆಯೇನೂ ಇಲ್ಲ. ನಾಯಕರು ಆದರ್ಶಗಳ ಮಟ್ಟಕ್ಕೆ ಬೆಳೆಯಬೇಕು. ಯುವ ಪೀಳಿಗೆಯನ್ನು ಅಷ್ಟು ಎತ್ತರಕ್ಕೆ ಕೊಂಡೊಯ್ಯುವ ಕೆಲಸ ಮಾಡಬೇಕು. ಅಂತಹ ಆದರ್ಶ ಪುರುಷರ ಪ್ರತಿಮೆಗಳು ಪ್ರೇರಣೆ ನೀಡುವಂತಿರಬೇಕು. ಅಂತಹ ಪ್ರತಿಮೆಗಳ ದರ್ಶನವಾದಾಗ, ಉದ್ದೀಪನಗೊಂಡು ಮೌಲ್ಯಗಳು ನೆನಪಿಗೆ ಬರುವುದಾದರೆ ಅಂತಹ ಹತ್ತಾರು ಪ್ರತಿಮೆಗಳಿದ್ದರೂ ತೊಂದರೆ ಇಲ್ಲ. ಚೌಡಯ್ಯನವರು ಅಂತಹ ಪ್ರೇರಕರಾಗಿ ನಿಲ್ಲುತ್ತಾರೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ನಮ್ಮಂತಹ ನಾಯಕರಿಗೆ ಸಹಕಾರ ತತ್ವದ ಬಗ್ಗೆ ಮನದಟ್ಟು ಮಾಡಿಕೊಟ್ಟಿದ್ದಾರೆ. ಸಮಾಜಕ್ಕೆ ಹತ್ತಾರು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಷ್ಟ್ರ ಒಪ್ಪುವ ನಾಯಕತ್ವ ಕೊಟ್ಟಿದ್ದಾರೆ. ಜಿಲ್ಲೆಯು ಅಭಿವೃದ್ಧಿಯಾಗಬೇಕು ಎನ್ನುವ ಮಾತುಗಳನ್ನು ಸದಾ ನೆನಪಿಸುತ್ತಿದ್ದರು. ಸಾರ್ವಜನಿಕ ಕ್ಷೇತ್ರದಲ್ಲಿ ಶಿಸ್ತುಬದ್ಧ ನಡವಳಿಕೆಯಿಂದ ಗಮನಸೆಳೆದಿದ್ದಾರೆ ಎಂದರು. ಮಾಜಿ ಶಾಸಕ ಹೆಚ್.ಬಿ. ರಾಮು ಮಾತನಾಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಬಿ. ಜಯಪ್ರಕಾಶಗೌಡ ಅವರಿಗೆ ಡಾ.ಹೆಚ್.ಡಿ. ಚೌಡಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸ್ಥಳೀಯ ಸಾಧಕರಾದ ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸ ಡಾ.ಹೆಚ್.ಎಸ್. ರವಿಕುಮಾರ್ ಹಾಗೂ ಬಂಟ್ವಾಳ ತಾಲೂಕು ತಹಸೀಲ್ದಾರ್ ಡಾ.ಸ್ಮಿತಾರಾಮು ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಕೊಮ್ಮೇರಹಳ್ಳಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಮಾಜಿ ಸಚಿವ ಎಂ.ಎಸ್. ಆತ್ಮಾನಂದ, ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆಎಸ್. ವಿಜಯ್ ಆನಂದ್, ವಿಶ್ರಾಂತ ಪ್ರಾಂಶುಪಾಲ ಎಸ್.ಬಿ.ಶಂಕರಗೌಡ ಇತರಿದ್ದರು.

ಅ.14 ರಂದು ರೇಬಿಸ್ ಲಸಿಕಾ ಶಿಬಿರ

ಮಂಡ್ಯ,ಅ.12– ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿಶ್ವ ರೇಬಿಸ್ ದಿನದ ಪ್ರಯುಕ್ತ ಜಿಲ್ಲಾ ಪಾಲಿಕ್ಲಿನಿಕ್ ಪಶುಪಾಲನ ಇಲಾಖೆಯ ಆವರಣದಲ್ಲಿ ನಾಯಿ ಮತ್ತು ಬೆಕ್ಕುಗಳಿಗೆ ಅಕ್ಟೋಬರ್ 14 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತವಾಗಿ ಲಸಿಕೆ ನೀಡುವ ರೇಬಿಸ್ ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪಾಲಿಕ್ಲಿನಿಕ್ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ದೇಗುಲದ ರಸ್ತೆ ಅಭಿವೃದ್ಧಿಗೆ ಸೂಚನೆ

ಶ್ರೀರಂಗಪಟ್ಟಣ, ಅ.12– ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ಅಭಿವೃದ್ಧಿಗೊಂಡಿರುವ ಮಾರಮ್ಮ ದೇವಾಲಯವನ್ನು ಪರಿಶೀಲಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ದೇವಾಲಯದ ಮುಂಭಾಗ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ದಾರಗೊಂಡಿರುವ ಶ್ರೀ ಮಾರಮ್ಮ ದೇವಾಲಯದ ಮುಂಭಾಗದಲ್ಲಿನ ರಸ್ತೆ ಅಭಿವೃದ್ಧಿ ಹಾಗೂ ಚರಂಡಿ ದುರಸ್ಥಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ಅಭಿವೃದ್ಧಿಗೊಂಡಿರುವ



ಮಾರಮ್ಮ ದೇವಾಲಯವನ್ನು ಪರಿಶೀಲಿಸಿದ ಶಾಸಕರು, ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇವಸ್ಥಾನ ಬಹಳ ಸುಂದರವಾಗಿ ಮೂಡಿಬಂದಿದ್ದು, ಬೆಂಗಳೂರು–ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ಈ ದೇವಾಲಯ ಒಂದು ರೀತಿ ಕಳೆಕಟ್ಟಿದೆ. ನ.1ರಂದು ದೇವಾಲಯ ಲೋಕಾರ್ಪಣೆಗೊಳ್ಳುವ ಕಾರಣ ದೇವಾಲಯದ ಮುಂಭಾಗ ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬೋರೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪ ಸೇರಿದಂತೆ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

ಹೆಚ್ಚಿನ ವರ್ಗೀಕೃತ ಜಾಹೀರಾತು ಪುಟ 5ರಲ್ಲಿ

ಮೈಸೂರು ಮಿತ್ರ ಗುರುವಾರ 13 ಅಕ್ಟೋಬರ್ 2022

ಪೊನ್ನಂಪೇಟೆಯಲ್ಲಿ ದುಶ್ಚಟಗಳ ಬಗ್ಗೆ ಜನಜಾಗೃತಿ



ವಿರಾಜಪೇಟೆ, ಅ.12– ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮವು ದೇಶ ಮತ್ತು ರಾಜ್ಯದಲ್ಲಿ ಶ್ರೇಷ್ಠ ಕಾರ್ಯಕ್ರಮವಾಗಿದೆ ಎಂದು ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮ ತತ್ವರೂಪಾನಂದ ಸ್ವಾಮೀಜಿ ನುಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕೊಡಗು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಡಿಕೇರಿ ಹಾಗೂ ವಿರಾಜಪೇಟೆ ತಾಲೂಕು ಸಹಯೋಗದೊಂದಿಗೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಯದಲ್ಲಿ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಏರ್ಪಡಿಸಲಾಗಿದ್ದ ಗಾಂಧಿ ಸ್ಮೃತಿ ಮತ್ತು ದುಶ್ಚಟಗಳ ವಿರುದ್ಧ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿಗಳು ಜನಜಾಗೃತಿಯ ಶಿಬಿರದ ಮೂಲಕವಾಗಿ ಅದೆಷ್ಟೋ ಜನರ ಬಾಳಿನಲ್ಲಿ ಹೊಸ ಬದುಕನ್ನು ಕಟ್ಟಿಕೊಂಡು ಜೀವನ ನಡೆಸುತ್ತಿರುವುದನ್ನು ಕಂಡಾಗ ಇದಕ್ಕಿಂತ ಶ್ರೇಷ್ಠವಾದ ಕಾರ್ಯಕ್ರಮ ಈ ಜಗತ್ತಿನಲ್ಲಿ ಬೇರೆನಿದೆ ಇದು ದೇವರು ಮೆಚ್ಚುವ ಕಾರ್ಯಕ್ರಮವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಮಾತನಾಡಿ, ಮದ್ಯ ಎನ್ನುವುದು ಆತ್ಮ ಮತ್ತು ದೇಹ ಎರಡನ್ನೂ ಸುಡುತ್ತದೆ, ವ್ಯಕ್ತಿಯಲ್ಲಿ ಮನ–ಪರಿವರ್ತನೆಯನ್ನು ಮಾಡಿ ಮನೆ ಮನೆಯಲ್ಲಿಯೂ ಮದ್ಯಸೇವನೆ ನಿಷೇಧಿಸಿದಾಗ ಗಾಂಧೀಜಿ ಕಂಡ ರಾಮ ರಾಜ್ಯದ ಕನಸು ನನಸಾಗುತ್ತದೆ, ಹಬ್ಬ ಹರಿದಿನದ ಸಮಯದಲ್ಲಿ ಮದ್ಯಪಾನದಿಂದ ದೂರ ಇದ್ದು ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆಯ ತಾಲೂಕು ಸದಸ್ಯ ಕೋಳೆರ ದಯಾ ಚಂಗಪ್ಪ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು, ಪೊನ್ನಂಪೇಟೆಯ ಗಾಂಧಿ ವೃತ್ತದಿಂದ ಶ್ರೀ ರಾಮಕೃಷ್ಣ ಆಶ್ರಮದ ವರೆಗೆ ಜಾಥಾ ಕಾರ್ಯಕ್ರಮ ನಡೆಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಬಾನಂಗಡ ಅರುಣ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗಣೇಶ್, ಪ್ರಕಾಶ್, ಸುನಿತಾ ಅವರುಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾನೂರು ವಲಯದ ಮೇಲ್ವಿಚಾರಕರಾದ ನಿತೀನ್, ಗೋಣಿಕೊಪ್ಪ ವಲಯದ ಮೇಲ್ವಿಚಾರಕರಾದ ಹರೀಶ್, ವಿರಾಜಪೇಟೆ ವಲಯದ ಮೇಲ್ವಿಚಾರಕರಾದ ನಾಗರಾಜ್ ಉಪಸ್ಥಿತರಿದ್ದರು. ಗಿರೀಶ್ ಪ್ರಾರ್ಥಿಸಿದರೆ, ವಿರಾಜಪೇಟೆ, ಮಡಿಕೇರಿ ತಾಲೂಕಿನ ಯೋಜನಾಧಿಕಾರಿ ಬಿ.ದಿನೇಶ್ ಸ್ವಾಗತಿಸಿದರು. ತಾಲೂಕಿನ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರೆ, ಪೊನ್ನಂಪೇಟೆ ವಲಯ ಮೇಲ್ವಿಚಾರಕ ನರಸಿಂಹ ಮೂರ್ತಿ ವಂದಿಸಿದರು.

ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಿ

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೋರಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮನವಿ ಸಲ್ಲಿಕೆ



ಮಡಿಕೇರಿ, ಅ.12– ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಸಹಕಾರ ನೀಡುವಂತೆ ಕೋರಿ ಸಂಸದ ಪ್ರತಾಪ್ ಸಿಂಹರಿಗೆ ಕೊಡಗು ರಕ್ಷಣಾ ವೇದಿಕೆಯ ನಿಯೋಗ ಮನವಿ ಸಲ್ಲಿಸಿದೆ. ಕೊ.ರ.ವೇ ಅಧ್ಯಕ್ಷ ಅಚ್ಚಂಡಿರ ಪವನ್ ಪೆಮ್ಮಯ್ಯ ಅವರ ನೇತೃತ್ವದಲ್ಲಿ ಸಂಸದರನ್ನು ಭೇಟಿಯಾದ ನಿಯೋಗ ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿತು.

ಕೊಡಗು ಮತ್ತು ಮೈಸೂರು ಕ್ಷೇತ್ರದ ಸಂಸದರಾಗಿರುವ ತಮ್ಮಿಂದ ಕೊಡಗಿನ ಜನ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಬಯಸುತ್ತಿದ್ದಾರೆ. ಮೈಸೂರು ಕ್ಷೇತ್ರ ತಮ್ಮ ನೇತೃತ್ವದಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಶ್ಲಾಘನೀಯ. ಪ್ರಮುಖವಾಗಿ ದಶಪಥ ರಸ್ತೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಮತ್ತು ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳ ಬಗ್ಗೆ ಆಸಕ್ತಿ ತೋರುತ್ತಿದ್ದೀರಿ. ಇದೇ ಮಾದರಿಯಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೂ ಕೈಜೋಡಿಸಬೇಕೆಂದು ಪವನ್ ಪೆಮ್ಮಯ್ಯ ಮನವಿ ಮಾಡಿದರು.

ಕೊಡಗಿನ ಜನರ ಹಲವು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಆದ್ಯತೆ ನೀಡಬೇಕು. ಹುಲಿ ಮತ್ತು ಕಾಡಾನೆ ದಾಳಿ ಮಿತಿ ಮೀರಿದ್ದು, ಕೇಂದ್ರ ಸರ್ಕಾರದ ಬಳಿ ವ್ಯವಹರಿಸಿ ಶಾಶ್ವತ ಪರಿಹಾರ ಘೋಷಿಸಬೇಕು. ಕೊಡಗಿನ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು, ಸರ್ವಋತು ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು.ಕೊಡಗಿನ ಪ್ರವಾಸೋದ್ಯಮ ಕ್ಷೇತ್ರ ಯುವ ಸಮೂಹಕ್ಕೆ ಉದ್ಯೋಗವನ್ನು ಸೃಷ್ಟಿಸುತ್ತಿದೆ. ಆದರೆ ಜಿಲ್ಲೆಯ ಪ್ರವಾಸಿತಾಣಗಳು ಯಾವುದೇ ಅಭಿವೃದ್ಧಿಯನ್ನು ಕಾಣುತ್ತಿಲ್ಲ. ಪ್ರಚಾರದಲ್ಲಷ್ಟೇ ಪ್ರವಾಸಿತಾಣಗಳನ್ನು ಕೊಂಡಾಡಲಾಗುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರಿಗೆ ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಿಲ್ಲ. ಆದ್ದರಿಂದ ಹೈಟೆಕ್ ಮಾದರಿಯಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಸಂಸದರು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿತು.

ಮಡಿಕೇರಿ ಮತ್ತು ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೈಲ್ವೆ ಟಿಕೆಟ್ ಸೆಂಟರ್ ಅನ್ನು ಕಳೆದ ಎರಡು ವರ್ಷಗಳಿಂದ ಮುಚ್ಚಲಾಗಿದೆ. ಇದರಿಂದ ಜಿಲ್ಲೆಯ ಜನ ಹಾಗೂ ಹೊರ ಭಾಗದ ಕಾರ್ಮಿಕ ವರ್ಗಕ್ಕೆ ಕಷ್ಟವಾಗಿದೆ. ರೈಲು ಮಾರ್ಗವಿಲ್ಲದ ಕೊಡಗಿಗೆ ಟಿಕೆಟ್ ಬುಕ್ಕಿಂಗ್ ಸೆಂಟರ್ ಕೂಡ ಇಲ್ಲದಾಗಿದ್ದು, ಈ ಬಗ್ಗೆ ತಾವು ಗಮನ ಹರಿಸಬೇಕು. ಅತಿವೃಷ್ಟಿಯಿಂದಾಗಿ ಜಿಲ್ಲೆಯ ಬೆಳೆಗಾರರು ಅಪಾರ ನಷ್ಟ ಅನುಭವಿಸಿದ್ದಾರೆ. ನಷ್ಟದ ಕುರಿತು ಚರ್ಚಿಸಲು ಮತ್ತು ವನ್ಯಜೀವಿಗಳ ದಾಳಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ತಮ್ಮ ಅಧ್ಯಕ್ಷತೆಯಲ್ಲಿ ಕೊಡಗಿನಲ್ಲಿ ಬೆಳೆಗಾರರ ಸಭೆ ನಡೆಸಬೇಕೆಂದು ಕೊರವೇ ಪ್ರಮುಖರು ಸಂಸದರಲ್ಲಿ ಮನವಿ ಮಾಡಿದರು.

ಭಾಗಮಂಡಲದ ಮೇಲುಸೇತುವೆ ಕಾಮಗಾರಿ, ಚೆಂಬು ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಗ್ರಾಮಸ್ಥರಿಗೆ ಆಗುತ್ತಿರುವ ತೊಂದರೆ, ಹಾರಂಗಿ ಸೇತುವೆಯ ಎತ್ತರವನ್ನು ಹೆಚ್ಚಿಸುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಗಿದ್ದು, ಸಂಸದರು ಸೂಕ್ತ ಸ್ಪಂದನೆ ನೀಡಿದ್ದಾರೆ ಎಂದು ಪವನ್ ಪೆಮ್ಮಯ್ಯ ತಿಳಿಸಿದರು.

ಕೊರವೇಯ ಎಲ್ಲಾ ಹೋಬಳಿ ಘಟಕಗಳ ಅಧ್ಯಕ್ಷರು, ಮೈಸೂರು ಜಯಲಕ್ಷ್ಮಿಪುರಂ ಕೊಡವ ಸಮಾಜದ ಪ್ರಮುಖರು, ಉದ್ಯಮಿಗಳಾದ ಪಂದ್ಯಂಡ ಅನಿಲ್ ಕಾರ್ಯಪ್ಪ, ಜಮ್ಮಡ ಗಣೇಶ್ ಅಯ್ಯಣ್ಣ, ಕಾಯಪಂಡ ವಿಷ್ಣು ನಾಚಪ್ಪ ಇತರರು ನಿಯೋಗದಲ್ಲಿದ್ದರು.

ಅಕ್ರಮ ಹಲಸಿನ ಮರ ಸಾಗಣೆ ಲಾರಿ ವಶ; ಆರೋಪಿ ಬಂಧನ



ವಿರಾಜಪೇಟೆ, ಅ.12– ಹಲಸಿನ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡು, ಆರೋಪಿಯನ್ನು ವಿರಾಜಪೇಟೆ ಸಿಐಡಿ ಪೊಲೀಸ್ ಸಿಬ್ಬಂದಿ ಬಂಧಿಸಿದ್ದಾರೆ. ಕೇರಳದ ಕ್ಯಾಲಿಕಟ್ ನಿವಾಸಿ ಅಬ್ದುಲ್ ಶುಕೂರ್ ಬಂಧಿತ ಆರೋಪಿ.

ಗೋಣಿಕೊಪ್ಪದಿಂದ ಪಿರಿಯಾಪಟ್ಟಣ ಕಡೆಗೆ (KL.55LG3241) ಲಾರಿಯಲ್ಲಿ 39 ಹಲಸು ಮರದ ದಿಮ್ಮಿಗಳನ್ನು ಅಕ್ರಮವಾಗಿ ತುಂಬಿಸಿಕೊಂಡು ಹೋಗುತ್ತಿರುವುದಾಗಿ ಸಿಕ್ಕಿದ ಖಚಿತ ಮಾಹಿತಿಯ ಮೇರೆಗೆ ತಿತಿಮತಿ ಬಳಿ ವಿರಾಜಪೇಟೆ ಸಿ.ಐ.ಡಿ ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿ 8 ಲಕ್ಷ ಮೌಲ್ಯದ ಲಾರಿ ಮತ್ತು 4.50 ಲಕ್ಷ ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಹೆಚ್ಚುವರಿ ಮಹಾನಿರೀಕ್ಷಕ ಕೆ.ವಿ.ಶರತ್ ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ಘಟಕದ ಅಧೀಕ್ಷಕ ಕೆ.ವಿ. ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಆರಕ್ಷಕ ಉಪನಿರೀಕ್ಷಕರಾದ ಸವಿ ಸಿ ಯು, ಸಿಬ್ಬಂದಿಗಳಾದ ಟಿ.ಪಿ. ಮಂಜುನಾಥ್, ಕೆ.ಎಸ್.ದೇವಯ್ಯ, ಸಿ.ಬಿ.ಬೀನಾ, ಪಿ.ಬಿ.ಕುಶ, ಪಿ.ಯು. ಮುನೀರ್, ಆರ್. ನಂದಕುಮಾರ್ ಭಾಗವಹಿಸಿದ್ದರು ಎಂದು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯಸಂಚಾರಿ ಘಟಕದ ಪ್ರಕಟಣೆ ತಿಳಿಸಿದೆ.

ಮನೆಗೆ ನುಗ್ಗಿ ಗೃಹಿಣಿಯ ಸರ, ಓಲೆ ದೋಚಿದ್ದ ಪ್ರಕರಣ

ಹೊಸ ಬಡಾವಣೆಯ ಶಂಕಿತನ ಸೆರೆ, ವಿಚಾರಣೆ

ಮಡಿಕೇರಿ,ಅ.12– ಮಂಗಳವಾರ ಮಧ್ಯಾಹ್ನ ಹಾಡಹಗಲೇ ಮನೆಗೆ ನುಗ್ಗಿ ಗೃಹಿಣಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಕಿವಿಯೋಲೆಯನ್ನು ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಗರದ ಹೊಸ ಬಡಾವಣೆ ನಿವಾಸಿಯಾಗಿರುವ ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳವಾರ ಮಧ್ಯಾಹ್ನ ವೇಳೆ ಕೋಟೆ ಹಿಂಭಾಗದ ರಸ್ತೆಯ ಒಂಟಿ ಮನೆಯಲ್ಲಿದ್ದ ಗೃಹಿಣಿಯ ಕುತ್ತಿಗೆಯಿಂದ ಚಿನ್ನದ ಚೈನ್ ಮತ್ತು ಕಿವಿ ಓಲೆಯನ್ನು ಕಳ್ಳನೋರ್ವ ಕಸಿದುಕೊಂಡು ಪರಾರಿಯಾಗಿದ್ದ. ನಂತರ ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಪಕ್ಕದ ರಸ್ತೆಗಾಗಿ ತೆರಳಿದ್ದ ಕಳ್ಳ, ಮನೆಯೊಂದರ ಮುಂದೆ ಮಾಸ್ಕ್ ತೆಗೆದು ತಲೆ ಕೂದಲು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು ಆಧಾರವಾಗಿಟ್ಟುಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣವನ್ನು ಪತ್ತೆ ಹಚ್ಚುವ ಸಲುವಾಗಿ ಮಡಿಕೇರಿ ನಗರ ಪೊಲೀಸರು, ಅಪರಾಧ ಪತ್ತೆ ದಳ ಹಾಗೂ ಜಿಲ್ಲಾ ಅಪರಾಧ ಗುಪ್ತ ದಳ ಸೇರಿದಂತೆ ಒಟ್ಟು 3 ತಂಡಗಳನ್ನು ರಚಿಸಲಾಗಿದೆ.

ಹಾವು ಮೊಟ್ಟೆಯಿಡುವ ಅಪರೂಪದ ದೃಶ್ಯ ಸೆರೆ ಹಿಡಿದ ಸ್ನೇಕ್ ಸುರೇಶ್

ಸಿದ್ದಾಪುರ, ಅ.12– ಬಹುತೇಕ ಹಾವುಗಳು ಮೊಟ್ಟೆ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ, ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ.

ಅಪರೂಪದ ನೀರೊಳ್ಳೆ ಎಂಬ ಹಾವೊಂದು 19 ಮೊಟ್ಟೆಗಳನ್ನಿಡುವ ದೃಶ್ಯವನ್ನು ಸಿದ್ದಾಪುರ ಗುಹ್ಯ ಗ್ರಾಮದ ಉರಗರಕ್ಷಕ ಸುರೇಶ್ ತಮ್ಮ ಮೊಬೈಲ್ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಸಮೀಪದ ಫಿಶ್ ಫಾರ್ಮ್ ಬಳಿ ಹಾವು ಇರೋ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಂದರ್ಭ ಕಲ್ಲು ಗುಂಡಿಯೊಳಗೆ ಮೊಟ್ಟೆ ಇಡಲು ಪ್ರಾರಂಭಿಸಿದ ಹಾವನ್ನ ಕಂಡು ಅಚ್ಚು ಪಟ್ಟಿದ್ದಾರೆ.



ಕೆಲ ಗಂಟೆ ಕಾಲ ಸ್ಥಳದಲ್ಲೇ ಇದ್ದು ಗಮನಿಸಿದ ಸಂದರ್ಭ 9 ಮೊಟ್ಟೆಗಳನ್ನು ಹಾಕಿದ ಹಾವು ಹಾಗೂ ಮೊಟ್ಟೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ಹಾವನ್ನು ಕಾಡಿಗೆ ಬಿಟ್ಟು ಮೊಟ್ಟೆಗಳನ್ನು ಮನೆಯಲ್ಲಿ ಕಾವುಗಿಟ್ಟಿದ್ದಾರೆ. ನಲವತ್ತು ದಿನಗಳ ಒಳಗೆ ಮೊಟ್ಟೆಯಿಂದ ಹಾವು ಮರಿ ಹೊರಬರಲಿದ್ದು ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗುವುದು ಎಂದು ಸುರೇಶ್ ತಿಳಿಸಿದ್ದಾರೆ.

ಇಂದು ಅರೆಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಮಡಿಕೇರಿ, ಅ.12– ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅ.13 ರಂದು ಸಂಜೆ 4 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ಅರೆಭಾಷೆ ವಿಶ್ವಕೋಶ ಮತ್ತು ಗ್ರಾಂಥಿಕ ಕನ್ನಡ ಮತ್ತು ಅರೆಭಾಷೆ ತೌಲನಿಕ ವ್ಯಾಕರಣ ಅರೆಭಾಷೆ ಕೈಪಿಡಿ, ನಾಟಕ, ಕತೆ, ಲಲಿತ ಪ್ರಬಂಧ, ಅರೆಭಾಷೆ ಸಾಧಕರ ಮಾಲೆ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಬೇಟೆಗೆ ತೆರಳಿದ್ದ ಆಟೋ ಚಾಲಕ ನಾಪತ್ತೆ

ಪತ್ನಿ ದೂರು; ಪೊಲೀಸರ ತನಿಖೆ ಚುರುಕು

ಕುಶಾಲನಗರ, ಅ.12– ವಿವಾಹಿತನೋರ್ವ ನಾಪತ್ತೆಯಾಗಿರುವ ಬಗ್ಗೆ ಆತನ ಪತ್ನಿ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ವಿರುಪಾಕ್ಷಪುರದ ಸಿದ್ದಯ್ಯ ಎಂಬವರ ಪುತ್ರ ಆಟೋ ಚಾಲಕ ವಿನೋದ್(29) ಸೋಮವಾರದಿಂದ ಕಾಣೆಯಾಗಿರುವ ಬಗ್ಗೆ ಆತನ ಪತ್ನಿ ಅನುಷಾ ದೂರು ನೀಡಿದ್ದಾರೆ.

ನಾಪತ್ತೆಯಾಗಿರುವ ವಿನೋದ್ ತನ್ನ ಮೂವರು ಸಹಚರರೊಂದಿಗೆ ಬೇಟೆಗೆ ತೆರಳಿದ್ದು ಈ ಸಂದರ್ಭ ಅಚಾತುರ್ಯ ನಡೆದಿರುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತಗೊಂಡಿದೆ. ಈತನ ಸ್ನೇಹಿತ ಧರ್ಮ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಈ ನಡುವೆ ಮೀನು ಹಿಡಿಯಲು ಕಾವೇರಿ ನದಿಗೆ ತೆರಳಿದ ಸಂದರ್ಭ ನದಿ ಪಾಲಾಗಿರುವ ಗುಮಾನಿ ಮೇರೆಗೆ ಕುಶಾಲನಗರ ಅಗ್ನಿಶಾಮಕ ತಂಡ ರಂಗಸಮುದ್ರ ಗ್ರಾಮದಲ್ಲಿ ಕಾವೇರಿ ನದಿಯಲ್ಲಿ ಹುಡುಕಾಟ ನಡೆಸಿದರು.

ಈ ನಡುವೆ ಗ್ರಾಮದ ಇನ್ನಿಬ್ಬರು ಸ್ನೇಹಿತರಾದ ಯೋಗೇಶ್, ಈಶ್ವರ ಎಂಬವರು ತಲೆಮರೆಸಿಕೊಂಡಿದ್ದು, ವಶದಲ್ಲಿರುವ ಧರ್ಮ ಗೊಂದಲದ ಹೇಳಿಕೆಯಿಂದ ಇನ್ನಷ್ಟು ಅನುಮಾನ ವ್ಯಕ್ತಗೊಂಡಿದ್ದು ಸದ್ಯದಲ್ಲೇ ಸತ್ಯಾಂಶ ತಿಳಿದುಬರುವ ಬಗ್ಗೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ರಾಮರಾಜ್ಯ ನಿರ್ಮಾಣ

ಶಾಸಕ ಸಿ.ಪುಟ್ಟರಂಗಶೆಟ್ಟಿ ಶ್ಲಾಘನೆ



ಚಾಮರಾಜನಗರ, ಅ.12–ಮಹಾತ್ಮ ಗಾಂಧೀಜಿ ಅವರು ಕಂಡಿದ್ದ ರಾಮರಾಜ್ಯದ ಕನಸನ್ನು ಮದ್ಯ ವ್ಯಸನ ಮುಕ್ತ ರಾಜ್ಯವನ್ನಾಗಿಸುವ ಮೂಲಕ ಕರ್ನಾಟಕದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ನನಸ್ಸು ಮಾಡಲು ಶ್ರಮಿಸುಸುತ್ತಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶ್ಲಾಘಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಡಾ.ಹೇಮಾವತಿ ವಿ.ಹೆಗ್ಗಡೆ ಅವರ ಸಹಯೋಗದಲ್ಲಿ ಆಯೋಜಿಸಿದ್ದ ಗಾಂಧಿ ಸ್ಮೃತಿ ಜನ ಜಾಗೃತಿ ಜಾಥಾ ಮತ್ತು ನವಜೀವನ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಡಿತ ಚಟದಿಂದ ದೂರವಿದ್ದಾಗ ಮಾತ್ರ ನೆಮ್ಮದಿ ಜೀವನ ನಡೆಸಲು ಸಾಧ್ಯ. ಕುಡಿತದ ಜೀವನ ಒಳ್ಳೆಯದಲ್ಲ. ಅದನ್ನು ಬಿಟ್ಟು, ಇತರರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಬದುಕಿ ಬಾಳಬೇಕು. ಛಲದಿಂದ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಕುಡಿತ ಬಿಟ್ಟು ಉತ್ತಮ ಜೀವನ ರೂಪಿಸಿಕೊಂಡಿರುವ ಕೊಳ್ಳೇಗಾಲದ ನಿಂಗರಾಜು ಇತರರಿಗೆ ಉತ್ತಮ ಉದಾಹರಣೆ ಎಂದರು.

ಬ್ಯಾಂಕ್‌ಗಳಲ್ಲಿ ನೇರವಾಗಿ, ಯಾವುದೇ ಆಧಾರವಿಲ್ಲದೆ ಸಾಲ ನೀಡುತ್ತಾರೆ ಎಂದರೆ ಅದು ಮಹಿಳಾ ಸ್ವಸಹಾಯ ಸಂಘಗಳಿಗೆ ಮಾತ್ರ. ಸ್ವಸಹಾಯ ಸಂಘಗಳ ಸದಸ್ಯರಲ್ಲಿ ಶಿಸ್ತು, ಒಗ್ಗಟ್ಟು ಇದ್ದು, ಸಂಘಗಳು ಪ್ರಗತಿ ಹೊಂದುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಶಿಕ್ಷಣ ಮಕ್ಕಳ ಬೆಳವಣಿಗೆಗೆ ದಾರಿದೀಪ. ಮಹಿಳೆಯರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಕುಡಿತ ಬಿಟ್ಟು ನವಜೀವನ ಆರಂಭಿಸಿದ ನವಜೀವನ ಸಮಿತಿ ಸದಸ್ಯರನ್ನು ಅಭಿನಂದಿಸಲಾಯಿತು. ಫಲಾನುಭವಿಗಳಿಗೆ ಮಾಶಾಸನ, ಜನ ಮಂಗಳ ಕಾರ್ಯಕ್ರಮದಡಿ ವಿವಿಧ ಸಲಕರಣೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮಿ, ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಎಸ್.ರವಿಶಂಕರ್, ಬಸವ ರಾಜೇಂದ್ರ ಆಸ್ಪತ್ರೆ ವ್ಯವಸ್ಥಾಪಕ ಅಧ್ಯಕ್ಷ ಡಾ. ಎಂ.ಬಸವರಾಜೇಂದ್ರ, ಜನ ಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ರಾಜಶೇಖರಾರಾಧ್ಯ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್ ಮೈಸೂರು ಪ್ರಾದೇಶಿಕ ವಿಭಾಗದ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ, ನಗರ ಯೋಜನಾಧಿಕಾರಿ ಹರೀಶ್ ಕುಮಾರ್‌ಶೆಟ್ಟಿ, ಎಎಸ್‌ಐ ಮಹಾದೇವ, ಮುಖಂಡರಾದ ಬಿ.ಕೆ.ರವಿಕುಮಾರ್, ಚಂದ್ರು, ಪ್ರೇಮಲತಾ, ಕಾಳನಹುಂಡಿ ಗುರುಸ್ವಾಮಿ, ಲತಾ ಬಂಗೇರಾ, ಚಂದ್ರು ಲಕ್ಕೂರು, ಅಣಗಳ್ಳಿ ಬಸವರಾಜು, ನಟರಾಜು ಸೇರಿದಂತೆ ಇತರರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗ ಆಯೋಜಿಸಿದ್ದ ಗಾಂಧಿ ಸ್ಮೃತಿ ಜನಜಾಗೃತಿ ಜಾಥಾಕ್ಕೆ ನಗರಸಭೆ ಅಧ್ಯಕ್ಷೆ ಆಶಾ ನಟರಾಜು ಚಾಲನೆ ನೀಡಿದರು. ಡೊಳ್ಳು ಕುಣಿತ, ಗೊರವರ ಕುಣಿತ, ವಿವಿಧ ವೇಷಭೂಷಣ ಧಾರಿಗಳು ಮತ್ತು ಕಳಸ ಹೊತ್ತ ನೂರೊಂದು ಮಹಿಳೆಯರ ಜೊತೆ ಸಾವಿರಾರು ಜನರು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥಾ ಕುಡಿತದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿತು.

ಹನೂರಲ್ಲಿ ಬೀದಿಗೆ ಬಂದ ಬಿಜೆಪಿ ಒಳಜಗಳ



ಹನೂರು ಬಿಜೆಪಿ ಕಚೇರಿ ಆವರಣದಲ್ಲಿ ನಡೆದ ಮುಖಂಡರ ವಾಗ್ವಾದದ ದೃಶ್ಯ.

ಹನೂರು, ಅ.12–ತಾಲೂಕು ಬಿಜೆಪಿಯಲ್ಲಿ ಆಂತರಿಕವಾಗಿ ನಡೆಯುತ್ತಿದ್ದ ಬಣ ರಾಜಕೀಯ ಭುಗಿಲೆದ್ದಿದೆ.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಎಸ್‌ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ.ವೆಂಕಟೇಶ್ ಅವರ ಬೆಂಬಲಿಗರ ನಡುವೆ ವಾಗ್ವಾದ ನಡೆದು, ಬಣ ರಾಜಕೀಯ ಬಯಲಾಗಿದೆ. ಎಸ್‌ಸಿ ಮೋರ್ಚಾ ಸಭೆಗೆ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಸಭೆಗೆ ಜನಧ್ವನಿ ಬಿ.ವೆಂಕಟೇಶ್ ಅವರನ್ನು ಕರೆದಿರಲಿಲ್ಲ. ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹಾಗೂ ಅವರ ಪುತ್ರ ಪ್ರೀತನ್ ನಾಗಪ್ಪ ಭಾಗವಹಿಸಿದ್ದರು.

ಇದನ್ನು ಪ್ರಶ್ನಿಸಿ ವೆಂಕಟೇಶ್ ಬೆಂಬಲಿಗರು ಪಕ್ಷದ ಮುಖಂಡರ ಜೊತೆ ವಾಗ್ವಾದಕ್ಕಿಳಿದರು. ಈ ವೇಳೆ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಿನಕಳ್ಳಿ ರಾಚಯ್ಯ ಎಷ್ಟೇ ಸಮಾಧಾನಪಡಿಸಿದರೂ ಬಗ್ಗದ ಮುಖಂಡರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.

ಕಳೆದ ತಿಂಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹನೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, 'ಪಕ್ಷ ಯಾರಿಗಾದರೂ ಟಿಕೆಟ್ ನೀಡಲಿ, ಅಲ್ಲಿಯವರೆಗೆ ಪರಿಮಳಾ ನಾಗಪ್ಪ, ಬಿ.ವೆಂಕಟೇಶ್ ಡಾ.ದತ್ತೇಶ್‌ಕುಮಾರ್, ಪ್ರೀತನ್ ನಾಗಪ್ಪ ಸೇರಿದಂತೆ ಎಲ್ಲಾ ನಾಯಕರು ಪಕ್ಷ ಸಂಘಟನೆಯಲ್ಲಿ ತೊಡಗಿ ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಾಗಬೇಕು' ಎಂದು ಸೂಚಿಸಿದ್ದರು. ಆ ಬಳಿಕ ತಾಲೂಕು ಮುಖಂಡರು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಓಬಿಸಿ ಮೋರ್ಚಾದಿಂದ ಕಾರ್ಯಕ್ರಮ ಹಮ್ಮಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದರು. ಆದರೆ ವರಿಷ್ಠರು ಸೂಚನೆ ನೀಡಿ ತಿಂಗಳು ಕಳೆಯುವುದರೊಳಗೆ ಬಣ ರಾಜಕೀಯ ಬಹಿರಂಗಗೊಂಡಿದೆ.

ಈ ಹಿಂದೆ ಮಹಾಲಿಂಗನಕಟ್ಟೆ ಗ್ರಾಮಕ್ಕೆ ವೆಂಕಟೇಶ್ ಭೇಟಿ ನೀಡಿ, ದೇವಾಲಯಕ್ಕೆ ದೇಣಿಗೆ ನೀಡಿದ್ದಾರೆ ಎಂಬ ಕಾರಣಕ್ಕೆ ಪರಿಮಳಾ ನಾಗಪ್ಪ ಹಾಗೂ ವೆಂಕಟೇಶ್ ಬೆಂಬಲಿಗರು ಹೊಡೆದಾಡಿಕೊಂಡಿದ್ದರು. ಎರಡು ಗುಂಪುಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಎರಡನೇ ಬಾರಿಗೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಪಕ್ಷದ ವರಿಷ್ಠರು ಮಧ್ಯಪ್ರವೇಶಿಸಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಯಕರನ್ನು ಸಂಘಟಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟಬುತ್ತಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ, ಕ್ಷೇತ್ರದೆಲ್ಲೆಡೆ ಪಕ್ಷವೊಂದು 4 ಬಾಗಿಲು ಎಂಬ ಮಾತು ಸತ್ಯವಾಗುವುದರಲ್ಲಿ ಆಶ್ಚರ್ಯವಿಲ್ಲ.

ಬಿ.ವೆಂಕಟೇಶ್ ಕಡೆಗಣನೆ ಸಲ್ಲದು...

ಎಸ್ಸಿ ಮೋರ್ಚಾ ಸದಸ್ಯ ಶ್ರೀನಿವಾಸ್ ಮೂರ್ತಿ ಪ್ರತಿಕ್ರಿಯಿಸಿ, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿಯನ್ನು ಉತ್ತಮವಾಗಿ ಸಂಘಟನೆ ಮಾಡುತ್ತಿರುವುದು ಜನಧ್ವನಿ ಬಿ.ವೆಂಕಟೇಶ್ ಅವರು. ಅವರನ್ನೇ ಕಡೆಗಣಿಸಿ ಸಭೆ ನಡೆಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಅವರಿಲ್ಲದಿದ್ದರೆ ಬಿಜೆಪಿಯನ್ನು ಹನೂರು ಕ್ಷೇತ್ರದಲ್ಲಿ ಹುಡುಕಬೇಕಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರಸನ್ನಾನಂದಪುರಿ ಶ್ರೀಗಳಿಗೆ ಅಭಿನಂದನೆ



ಚಾಮರಾಜನಗರ, ಅ.12–ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕಾರಣೀಭೂತರಾದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭೇಟಿ ಮಾಡಿ, ಅಭಿನಂದಿಸಿದರು.

ಬಳಿಕ ಮಾತನಾಡಿದ ಎಂ.ರಾಮಚಂದ್ರ ಅವರು, ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ ಜಾರಿಗೊಳಿಸುವಂತೆ 241 ದಿನಗಳ ಕಾಲ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಸಿ ಸರ್ಕಾರದ ಗಮನ ಸೆಳೆದರು. ಇದರಿಂದ ನ್ಯಾ.ನಾಗಮೋಹನ್‌ದಾಸ್ ವರದಿಯಂತೆ ಪರಿಶಿಷ್ಟ ಜಾತಿಗಿದ್ದ ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸಂವಿಧಾನಬದ್ಧವಾಗಿ ಬರಬೇಕಿದ್ದ ಶೇ.3ರಿಂದ 7ಕ್ಕೆ ಹೆಚ್ಚಳವಾಗಿದೆ ಎಂದರು. ಅಲ್ಲದೆ ಹೋರಾಟದಲ್ಲಿ ನಮ್ಮ ಸಮುದಾಯದ ಶ್ರೀಗಳೊಂದಿಗೆ ಭಾಗವಹಿಸಿದ ಶೋಷಿತ ಸಮುದಾಯ ಶ್ರೀಗಳು ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಸಚಿವರು, ವಿಪಕ್ಷ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನಾಯಕ ಜನಾಂಗದ ಮುಖಂಡರಾದ ಕಪಿನಿನಾಯಕ, ಬಾಲರಾಜ್ ಇತರರಿದ್ದರು.

ತೆರಕಣಾಂಬಿ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ



ಗುಂಡ್ಲುಪೇಟೆ, ಅ.12–ಕ್ಷೇತ್ರ ವ್ಯಾಪ್ತಿಯ ಪ್ರಮುಖ ಹೋಬಳಿ ಕೇಂದ್ರ ತೆರಕಣಾಂಬಿಯ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ಆಯೋಜಿಸಿದ್ದ ಬ್ಯಾಗ್ ವಿತರಣಾ ಸಮಾರಂಭದಲ್ಲಿ ಶಾಲೆಯ 75 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.

ಪ್ರಮುಖ ಹೋಬಳಿ ಕೇಂದ್ರವಾದ ತೆರಕಣಾಂಬಿ ಗ್ರಾಮದ ಪ್ರಾಥಮಿಕ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸಲಾಗುತ್ತಿದೆ. ಸದ್ಯ ಮೂವರು ವೈದ್ಯರನ್ನು ನಿಯೋಜಿಸಿ, 24 ಗಂಟೆಯೂ ರೋಗಿಗಳಿಗೆ ಆರೋಗ್ಯ ಸೇವೆ ದೊರಕುವಂತೆ ಕ್ರಮ ವಹಿಸಲಾಗಿದೆ. ತಲಾ 25 ಲಕ್ಷ ರೂ. ವೆಚ್ಚದಲ್ಲಿ ಎಸ್‌ಸಿ ಹಾಗೂ ಎಸ್‌ಟಿ ವರ್ಗಗಳ ಬೀದಿಗಳ ಜೊತೆಗೆ ಮುಂದಿನ ತಿಂಗಳು ಸಾಮಾನ್ಯ ವರ್ಗದ ರಸ್ತೆಗಳನ್ನು ಕಾಂಕ್ರಿಟೀಕರಣಕ್ಕೆ ಚಾಲನೆ ನೀಡಲಾಗುವುದು. ಗ್ರಾಮಸ್ಥರ ಬೇಡಿಕೆ ಮೇರೆಗೆ ವಿವಿಧ ದೇವಾಲಯಗಳ ಅಭಿವೃದ್ಧಿ ಹಾಗೂ ಶಾಲಾ ಕೊಠಡಿಗಳ ದುರಸ್ತಿಗೆ ಅಗತ್ಯ ಅನುದಾನ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಡಿ.ಪಿ.ಜಗದೀಶ್, ಗ್ರಾಪಂ ಅಧ್ಯಕ್ಷೆ ರಾಜಮ್ಮ, ಎಸ್‌ಟಿ ಮೋರ್ಚಾ ತಾಲೂಕು ಅಧ್ಯಕ್ಷ ಶಿವಣ್ಣನಾಯ್ಕ, ಕಾರ್ಯದರ್ಶಿ ಸುನಿಲ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರೇವಣ್ಣ, ಎಪಿಎಂಸಿ ನಿರ್ದೇಶಕ ಮಹೇಶ್, ಜಿಪಂ ಮಾಜಿ ಅಧ್ಯಕ್ಷೆ ಶೈಲಜಾ ಮಲ್ಲೇಶ್, ತಾಪಂ ಮಾಜಿ ಸದಸ್ಯ ಆರ್. ಮಹೇಶ್, ಮುಖಂಡರಾದ ಟಿ.ಆರ್. ರಮೇಶ ನಾಯ್ಕ, ಟಿ.ಕೆ.ಗೋಪಾಲನಾಯ್ಕ, ತಮ್ಮಯ್ಯ, ಲಕ್ಕೂರು ಶಿವಸ್ವಾಮಿ ಸೇರಿದಂತೆ ಹಲವರಿದ್ದರು.

ಅ.15ರಂದು ವಿದ್ಯುತ್ ಅದಾಲತ್

ಗುಂಡ್ಲುಪೇಟೆ, ಅ.12–ತಾಲೂಕಿನ ಹಂಗಳ ಸೆಸ್ಕ್ ಶಾಖಾ ವ್ಯಾಪ್ತಿಯ ಜಕ್ಕಹಳ್ಳಿ ಗ್ರಾಮದಲ್ಲಿ ಅ.15ರಂದು ವಿದ್ಯುತ್ ಅದಾಲತ್ ನಡೆಯಲಿದೆ. ಸೆಸ್ಕ್‌ನ ತಾಂತ್ರಿಕ ನಿರ್ದೇಶಕ ಮಂಜಪ್ಪ ಅಧ್ಯಕ್ಷತೆಯಲ್ಲಿ ವಿದ್ಯುತ್ ಅದಾಲತ್ ಬೆಳಗ್ಗೆ 11 ಗಂಟೆಗೆ ಏರ್ಪಡಿಸಿದ್ದು, ಸಾರ್ವಜನಿಕರು ವಿದ್ಯುತ್ ಸಂಬಂಧಿಸಿದ ಕುಂದು ಕೊರತೆ ಬಗೆಹರಿಸಿಕೊಳ್ಳಬಹುದು ಎಂದು ಸೆಸ್ಕ್‌ನ ಎಇಇ ಸಿದ್ದಲಿಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಯುವ ಕ್ರೀಡಾ ಅಧಿಕಾರಿಯಾಗಿ ಗಮನ ಸೆಳೆದ ವಿದ್ಯಾರ್ಥಿನಿ ಡಿ.ಪ್ರಿಯಾಂಕಾ

ಚಾಮರಾಜನಗರ, ಅ.12– ನಗರದ ಡಾ. ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಎನ್‌ಎಸ್‌ಎಸ್ ಸ್ವಯಂ ಸೇವಕಿ ಪ್ರಥಮ ಎಂ.ಕಾಂ ವಿದ್ಯಾರ್ಥಿನಿ ಡಿ.ಪ್ರಿಯಾಂಕಾ 'ಯುವ ಕ್ರೀಡಾ ಅಧಿಕಾರಿ'ಯಾಗಿ ಗಮನ ಸೆಳೆದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅ.11ರಂದು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ 'ಸರ್ಕಾರಿ ಅಧಿಕಾರಿಗಳ ಜೊತೆ ಒಂದು ದಿನ' ಕಾರ್ಯಕ್ರಮದಡಿ ಪ್ರಿಯಾಂಕಾರನ್ನು ಆಯ್ಕೆ ಮಾಡಿ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕಳುಹಿಸಲಾಗಿತ್ತು. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಅನಿತಾ ಅವರೊಂದಿಗೆ ಇದ್ದು ದಿನವಿಡಿ ಇಲಾಖೆಯ ಕಾರ್ಯ ವೈಖರಿಯ ಅನುಭವ ಪಡೆದರು. ಮೊದಲು ಕ್ರೀಡಾ ಇಲಾಖೆಗೆ ಆಗಮಿಸಿದ್ದ ಪ್ರಿಯಾಂಕಾರನ್ನು ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಅನಿತಾ ಸ್ವಾಗತಿಸಿದರು. ಬಳಿಕ ಪ್ರಿಯಾಂಕಾ ನಿರ್ದೇಶಕರೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ, ಜಿಲ್ಲಾ ಕ್ರೀಡಾ ವಸತಿ ನಿಲಯ ಮತ್ತು ಸಂತೇಮರಹಳ್ಳಿಯ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾವಸತಿ ಶಾಲೆಗೂ ಭೇಟಿ ಕಾರ್ಯ ವೈಖರಿ ವೀಕ್ಷಿಸಿದರು. ಇದೇ ವೇಳೆ ತಮ್ಮ ಅನುಭವದ ಹಂಚಿಕೊಂಡ ಪ್ರಿಯಾಂಕಾ, ಒಂದು ದಿನ ಕ್ರೀಡಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಸಂತಸ ತಂದಿದೆ. ಕ್ರೀಡಾ ಇಲಾಖೆಯ ಕೆಲಸವನ್ನು, ನಾನೂ ಸಹ ನಿರ್ವಹಿಸಬಲ್ಲೆ ಎಂಬ ಆತ್ಮವಿಶ್ವಾಸ ಮೂಡಿದೆ ಎಂದರು.



ಒಂದನೇ ಪುಟದಿಂದ

ಮಹಾ ಕುಂಭಮೇಳ

ಭಾಗವಹಿಸುವರು ಎಂದು ಹೇಳಿದರು. **ವಿರೇಂದ್ರ ಹೆಗ್ಗಡೆ ಅವರಿಂದ ಚಾಲನೆ:** ಅ.14ರಂದು ಬೆಳಗ್ಗೆ 11 ಗಂಟೆಗೆ ಮಹಾಕುಂಭ ಮೇಳದ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಆದ ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು, ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀರಂಗಪಟ್ಟಣ ಚಂದ್ರವನ ಆಶ್ರಮದ ಪೀಠಾಧಿಪತಿ ಶ್ರೀ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ, ಕೆ.ಆರ್.ನಗರದ ಕಾಗಿನೆಲೆ ಮಠಾಧೀಶ ಶ್ರೀ ಶಿವಾನಂದಪುರಿ ಸ್ವಾಮೀಜಿ ಸೇರಿದಂತೆ ಇನ್ನಿತರ ಮಠಾಧೀಶರು, ಸಾಧು ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಧಾರ್ಮಿಕ ಸಭೆ: ಅ.15ರಂದು ಮಹಾ ಕುಂಭಮೇಳ ಧಾರ್ಮಿಕ ಸಭೆ ನಡೆಯಲಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮಾವೇಶ ಉದ್ಘಾಟಿಸಲಿದ್ದು, ಸಚಿವ ಕೆ.ಸಿ.ನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಅ.14 ಮತ್ತು 15 ರಂದು ಸಂಜೆ 7 ರಿಂದ 7.30 ರವರೆಗೆ ಲೇಸರ್ ಶೋ ಆಯೋಜಿಸಲಾಗಿದೆ ಎಂದರು.

ಮಹಾ ಕುಂಭಮೇಳದ ಪುಣ್ಯಸ್ನಾನ: ಅ.16ರಂದು ಬೆಳಗ್ಗೆ 9.30ಕ್ಕೆ ಮಹಾ ಕುಂಭ ಮೇಳದ ಪುಣ್ಯಸ್ನಾನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಹಲವು ಗಣ್ಯರು ಭಾಗವಹಿಸುವರು. ಬೆಳಗ್ಗೆ 11ಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮೀಜಿ, ಚಂದ್ರವನ ಆಶ್ರಮದ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳು, ಚಿತ್ರದುರ್ಗ ಮಾದಾರ ಚೆನ್ನಯ್ಯ ಮಠದ ಶ್ರೀ ಡಾ.ಬಸವಮೂರ್ತಿ ಮಾದಾರ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ ಗುರೂಜಿ, ಗುಜರಾತ್‌ನ ಹಿಂದೂ ಧರ್ಮ ಆಚಾರ್ಯ ಶ್ರೀ ಪರಮಾತ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉದ್ಘಾಟಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾರೋಪ ಭಾಷಣ ಮಾಡುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾ ಅವರೋಹಣ ನೆರವೇರಿಸುವರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ರೇಷ್ಮೆ, ಯುವ ಸಬಲೀಕರಣ, ಕ್ರೀಡಾ ಸಚಿವ ಡಾ.ನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಸಂಸದ ಪ್ರತಾಪ್‌ಸಿಂಹ, ಶಾಸಕ ಟಿ.ಸಿ.ರವಿ ಇನ್ನಿತರರು ಭಾಗವಹಿಸುವರು. ಮಹಾಕುಂಭ ಮೇಳದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ತ್ರಿವೇಣಿ ಸಂಗಮದಲ್ಲಿ 'ಭೂಮಿ ಶುದ್ಧಿ ಕಾರ್ಯ' ಪೂರ್ಣಗೊಂಡಿದೆ ಎಂದು ಸುತ್ತೂರು ಶ್ರೀಗಳು ತಿಳಿಸಿದರು.

ಧೂಳಿಗೆ ನೆಹರೂ ಸಮ

ಅವಧಿಯಲ್ಲಿ ಯಾವ ಹಗರಣ ನಡೆದಿದೆ. ಅದರ ಬಗ್ಗೆ ಕಾಂಗ್ರೆಸ್ಸಿಗರು ಮಾಹಿತಿ ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು. ನಮ್ಮ ಮೇಲೆ ಭರವಸೆ ಇಲ್ಲದಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ಕೊಡಬಹುದು. ಕಾಂಗ್ರೆಸ್ ಸರ್ಕಾರವಿದ್ದಾಗ ಲೋಕಾಯುಕ್ತ ಸಂಸ್ಥೆ ಮುಚ್ಚಿ ಎಸಿಬಿ ಆರಂಭಿಸಿದ್ದರು. ಅವರ ವಿರುದ್ಧದ ಕೇಸ್‌ಗಳನ್ನು ಮುಚ್ಚಿ ಹಾಕಿದ್ದರು. ಲೋಕಾಯುಕ್ತ ಬಂದ ನಂತರ ಕಾಂಗ್ರೆಸ್ ಹಗರಣ ಬೆಳಕಿಗೆ ಬರುತ್ತವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ. ಕಾಂಗ್ರೆಸ್ ನಿಜವಾದ ಬಣ್ಣ ಬಯಲಿಗೆ ಬರಲಿದೆ ಎಂದು ಸಿಎಂ ಹೇಳಿದರು. ನಮ್ಮ ಸರ್ಕಾರದಲ್ಲಿ ದೀನ ದಲಿತರಿಗೆ ಮೋಸ ಇಲ್ಲ. ಭಯವಿಲ್ಲ. ವೀರಶೈವ ಲಿಂಗಾಯತರಿಗೆ ಧರ್ಮ ಒಡೆಯುತ್ತೇವೆ ಎಂಬ ಅಳುಕಿಲ್ಲ. ಹಿಂದೆ ಪ್ರಾದೇಶಿಕ ಅಸಮತೋಲನವಿತ್ತು. ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ, ಅನುದಾನ ಒದಗಿಸಿದೆ. ಈ ಹಿಂದೆ ರೈತರ ಬೆಳೆ ನಾಶವಾದರೆ ರೈತರಿಗೆ ಸಕಾಲಕ್ಕೆ ಪರಿಹಾರ ಸಿಗುತ್ತಿರಲಿಲ್ಲ. ಈಗ ತಿಂಗಳೊಳಗೆ ನೇರ ರೈತರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಈ ವರ್ಷ ನಮ್ಮ ಸರ್ಕಾರ ಐದು ಲಕ್ಷ ಯುವಕರಿಗೆ ಕೆಲಸ ಕೊಡಲಿದೆ. ನಮ್ಮ ಸರ್ಕಾರದಲ್ಲಿ ಎಲ್ಲರಿಗೂ ರಕ್ಷಣೆ ನೀಡಲಾಗಿದೆ. ಕಾಂಗ್ರೆಸ್ ತುಷ್ಟೀಕರಣ ಮಾಡಿ ಅನ್ಯ ಕೋಮಿನವರಿಗೆ ಅನ್ಯಾಯವೆಸಗಿತ್ತು. ಅವರ ಅಧಿಕಾರದ ಅವಧಿಯಲ್ಲಿ 24 ಜನ ಕೊಲೆಗೀಡಾಗಿದ್ದರು ಎಂದರು.

17 ಮಂದಿ ವಿರುದ್ಧ ಕೇಸ್

ಎಂದು ಆರೋಪಿಸಲಾಗಿದೆ. ಆರೋಪಿತರಾಗಿರುವ ಎಲ್ಲಾ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ಮಧ್ಯಾಹ್ನ 12.30ರಲ್ಲಿ ತಮ್ಮ ಮನೆಗೆ ಬಂದು ತನ್ನನ್ನು ಹಾಗೂ ತಂಗಿ ಕುಮಾರಿ ಎಂಬಾಕೆಯನ್ನು ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ನಿಮ್ಮ ತಂದೆ ಎಲ್ಲಿ ತೋರಿಸಿ, ಇಲ್ಲದಿದ್ದರೆ ಕುಟುಂಬ ಸಮೇತ ನಿಮ್ಮೆಲ್ಲರಿಗೂ ಗುಂಡು ಹಾಕುವುದಾಗಿಯೂ, ಪೆಟ್ರೋಲ್ ಸುರಿದು ಮನೆಯನ್ನು ಸುಡುವುದಾಗಿಯೂ ಬೆದರಿಸಿದರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮೃತ ಕರಿಯಪ್ಪನ ಮಗ ಸತೀಶ ತಿಳಿಸಿದ್ದಾನೆ. ಅದೇ ದಿನ ಮಧ್ಯಾಹ್ನ 2.30ರ ವೇಳೆಯಲ್ಲಿ ಬಹಿರ್ದೆಸೆಗೆ ಹೋಗಿದ್ದ ತಂದೆ ಕರಿಯಪ್ಪನನ್ನು ಅರಣ್ಯ ಇಲಾಖೆಯವರು ಎಳೆದೊಯ್ದಿದ್ದು, ಮಂಗಳವಾರ ಸಂಜೆ 6.30ರಲ್ಲಿ ಡಿಆರ್‌ಎಫ್‌ಓ ಕಾರ್ತಿಕ್ ಯಾದವ್ ಅವರು ತಮ್ಮ ಮೊಬೈಲ್ ಸಂಖ್ಯೆ 76761 23485ಯಿಂದ ತಮ್ಮ ಸಂಬಂಧಿಕರಿಂದ ರವಿ ಎಂಬುವರಿಗೆ ಕರೆ ಮಾಡಿ ಕರಿಯಪ್ಪನನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ರವಿ ಅವರು ಹೋಗಿ ನೋಡಿದಾಗ ಅರಣ್ಯ ಇಲಾಖೆಯವರು ನೀಡಿದ ಚಿತ್ರಹಿಂಸೆಯಿಂದ ಕರಿಯಪ್ಪ ತೀವ್ರ ಅಸ್ವಸ್ಥಗೊಂಡಿದ್ದು, ನಡೆಯಲೂ ಆಗದಂತಹ ಪರಿಸ್ಥಿತಿಯಲ್ಲಿದ್ದುದರಿಂದ ಅವರನ್ನು ಮನೆಗೆ ಕರೆತರಲು ರವಿ ನಿರಾಕರಿಸಿದ್ದರು. ನಂತರ ಅರಣ್ಯ ಇಲಾಖೆಯವರೇ ಮೈಸೂರಿಗೆ ತನ್ನ ತಂದೆಯನ್ನು ಕರೆದೊಯ್ದರು ಎಂದು ದೂರಿನಲ್ಲಿ ಸತೀಶ ವಿವರಿಸಿದ್ದಾನೆ. ನಂತರ ಕೆ.ಆರ್.ಆಸ್ಪತ್ರೆಯಲ್ಲಿ ತಂದೆ ಕರಿಯಪ್ಪ ಸಾವನ್ನಪ್ಪಿದ್ದು, ಅರಣ್ಯ ಇಲಾಖೆಯವರು ನೀಡಿದ ಚಿತ್ರಹಿಂಸೆಯಿಂದ ತಂದೆ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಂತರಸಂತೆ ಠಾಣೆ ಪೊಲೀಸರು ಇಂದು ರಾತ್ರಿ 17 ಮಂದಿ ಅರಣ್ಯ ಸಿಬ್ಬಂದಿ ವಿರುದ್ಧ ಭಾರತೀಯ ದಂಡ ಸಂಹಿತೆ 302 (ಕೊಲೆ) ಮತ್ತು 242(ಅಕ್ರಮ ಬಂಧನ)ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಹಾಡಿಗಳ ಗಿರಿಜನರು ಹಾಗೂ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ರಾತ್ರಿ ವೇಳೆಗೆ ಪೊಲೀಸ್ ಠಾಣೆಯಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಪ್ರತಿಭಟನೆ ಹಿಂಪಡೆದರು. ಅರಣ್ಯ ಇಲಾಖೆ ಸಿಬ್ಬಂದಿ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿರುವ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಸಾಧ್ಯತೆ ಇದೆ.

ಮೈಸೂರು ವರದಿ: ಜಿಂಕೆ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದ ಗಿರಿಜನ ವ್ಯಕ್ತಿ ಕರಿಯಪ್ಪ ಸಾವನ್ನಪ್ಪಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮಾನವ ಹಕ್ಕು ಹೋರಾಟಗಾರರು ಹಾಗೂ ಮೃತನ ಕುಟುಂಬದವರು ಮೈಸೂರಿನ ವೈದ್ಯಕೀಯ ಕಾಲೇಜಿನ ಶವಾಗಾರದ ಬಳಿ ಬಂದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜನ ಸಂಗ್ರಾಮ ಪರಿಷತ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಪ್ರಸನ್ನ ಶವಾಗಾರದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ಅರಣ್ಯ ಇಲಾಖೆಯವರು ದೈಹಿಕ ದೌರ್ಜನ್ಯ ನಡೆಸಿದ ಪರಿಣಾಮ ಕರಿಯಪ್ಪ ಸಾವನ್ನಪ್ಪಿರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಆತನನ್ನು ಕಳ್ಳಬೇಟೆ ತಡೆ ಶಿಬಿರದಲ್ಲಿಟ್ಟುಕೊಂಡು ದೈಹಿಕ ದೌರ್ಜನ್ಯ ನಡೆಸಿರುವ ಶಂಕೆ ಇದೆ. ಅಸ್ವಸ್ಥಗೊಂಡಿದ್ದ ಕರಿಯಪ್ಪನನ್ನು ಆಸ್ಪತ್ರೆಗೆ ದಾಖಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಯಾರೂ ಇಲ್ಲಿ ಇರದೇ ಇರುವುದು ದೌರ್ಜನ್ಯ ನಡೆದಿರುವುದಕ್ಕೆ ಪುಷ್ಟಿ ನೀಡಲಿದೆ ಎಂದು ತಿಳಿಸಿದರು. ಅಲ್ಲದೇ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಹಲ್ಲೆಯಿಂದ ಸತ್ತಿದ್ದರೆ ಕ್ರಮ: ಅರಣ್ಯ ಇಲಾಖೆ ಸಿಬ್ಬಂದಿ ವಶದಲ್ಲಿದ್ದ ಗಿರಿಜನ ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ತಹಸೀಲ್ದಾರ್ ರತ್ನಾಂಬಿಕಾ ಅವರು ಮೈಸೂರಿನ ಶವಾಗಾರಕ್ಕೆ ಆಗಮಿಸಿ ವಿವರ ಪಡೆದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನನಗಿಲ್ಲ. ಮೃತರ ಕುಟುಂಬದವರಿಗೆ ಸಾಂತ್ವನ ಹೇಳುವುದರ ಜೊತೆ ಘಟನೆಯ ಬಗ್ಗೆ ವಿವರ ಪಡೆಯಲು ಉಪ ವಿಭಾಗಾಧಿಕಾರಿಗಳ ಸೂಚನೆ ಮೇರೆಗೆ ಬಂದಿದ್ದೇನೆ. ಆದರೆ ಇಲ್ಲಿ ಮೃತನ ಕುಟುಂಬಸ್ಥರಾಗಲೀ, ಅರಣ್ಯ ಇಲಾಖೆಯವರಾಗಲೀ ಯಾರೂ ಇಲ್ಲ ಎಂದರು. ಮರಣೋತ್ತರ ಪರೀಕ್ಷೆಯಲ್ಲಿ ಹಲ್ಲೆಯಿಂದಲೇ ಕರಿಯಪ್ಪ ಸಾವನ್ನಪ್ಪಿರುವುದು ದೃಢಪಟ್ಟರೆ, ಕಾನೂನಿನಂತೆ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು

ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಹೇಳಿದರು. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬೊಮ್ಮಾಯಿ ಅವರೊಬ್ಬ 'ಎರಡೂವರೆ ಸಾವಿರ ಕೋಟಿ ರೂಪಾಯಿಯ #PayCM' ಆಗಿದ್ದು, ಹೈಕಮಾಂಡ್‌ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ವಾಗ್ದಾಳಿ ಮಾಡಿದರು. ಪಾಪ, ಬಿಎಸ್‌ವೈಯವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದು ಸಲಹೆ ಮಾಡಿದರು. ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಹೇಳಿದರು.



ಮೈಸೂರಿನ ಮಣಿಪಾಲ್ ಆಸ್ಪತ್ರೆಯಿಂದ ಮಹದೇವಪುರ ರಸ್ತೆ ಜಂಕ್ಷನ್‌ವರೆಗೆ ರಿಂಗ್ ರಸ್ತೆಯಲ್ಲಿ ದೀಪಗಳು ಬೆಳಗುತ್ತಿವೆ.

ರಿಂಗ್ ರಸ್ತೆಯಲ್ಲಿ ದೀಪಗಳು ಬೆಳಗುತ್ತಿವೆ

ಮಾಸಾಂತ್ಯಕ್ಕೆ ಪೂರ್ಣ ರಿಂಗ್ ರಸ್ತೆ ಬೆಳಕಿನ ಹಾದಿ

ಮೈಸೂರು, ಅ. 12(ಆರ್‌ಕೆ)– ದಸರಾ ಮಹೋತ್ಸವ ಮುಗಿದ ನಂತರ ಇದೀಗ ಮೈಸೂರಿನ ರಿಂಗ್ ರಸ್ತೆ ಬೀದಿದೀಪಗಳಿಗೆ ಎಲ್‌ಇಡಿ ಬಲ್ಬ್ ಅಳವಡಿಸುವ ಕಾರ್ಯ ಮಂಗಳವಾರದಿಂದ ಆರಂಭವಾಗಿದೆ.

ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತರೆಡ್ಡಿ, ಸೂಪರಿಂಟೆಂಡಿಂಗ್ ಇಂಜಿನಿಯರ್ ಮಹೇಶ, ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಲೆಕ್ಟ್ರಿಕಲ್), ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಕವನ ಸಿಂಧು ಹಾಗೂ ಇತರ ಅಧಿಕಾರಿಗಳೊಂದಿಗೆ ಇಂದು ರಿಂಗ್ ರಸ್ತೆ ಬೀದಿ ದೀಪಗಳಿಗೆ ಕೇಬಲ್ ಹಾಕಿ, ಎಲ್‌ಇಡಿ ಬಲ್ಬ್ ಅಳವಡಿಸುವ ಕಾಮಗಾರಿಯನ್ನು ಪರಿಶೀಲಿಸಿದರು.

ಈಗಾಗಲೇ 42.5 ಕಿ.ಮೀ. ಉದ್ದದ ರಿಂಗ್ ರಸ್ತೆಯ ಒಂದು ಬದಿಗೆ ಕೇಬಲ್ ಅಳವಡಿಸಲಾಗಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಮಹದೇವಪುರ ರಸ್ತೆ ಜಂಕ್ಷನ್‌ವರೆಗೆ 3 ಕಿ.ಮೀ. ಎಲ್‌ಇಡಿ ಬಲ್ಬ್‌ಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಮಂಗಳವಾರ ರಾತ್ರಿಯಿಂದ ದೀಪಗಳು ಪ್ರಕಾಶಮಾನವಾಗಿ ಬೆಳಗುತ್ತಿವೆ. ಉಳಿದ ಮತ್ತೊಂದು ಬದಿಗೆ ಭೂಮಿಯಲ್ಲಿ ಕೇಬಲ್ ಅಳವಡಿಸುವ ಕೆಲಸ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಅಕ್ಟೋಬರ್ ಅಂತ್ಯಕ್ಕೆ ಸಂಪೂರ್ಣ ರಿಂಗ್ ರಸ್ತೆಗೆ ದೀಪಗಳ ಅಳವಡಿಸಿ, ಬೆಳಗಿಸಲಾಗುವುದು ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಇಲಿ-ಹೆಗ್ಗಣಗಳು ಕಡಿದು ರಿಂಗ್ ರಸ್ತೆಯ ದೀಪಗಳ ಕೇಬಲ್ ತುಂಡರಿಸಿದ್ದರೆ, ಕೆಲವೆಡೆ ಖದೀಮರು ಕಳವು ಮಾಡಿರುವುದರಿಂದ ಕಳೆದ ಒಂದು ವರ್ಷದಿಂದ ರಸ್ತೆಯಲ್ಲಿ ಕಗ್ಗತ್ತಲು ಆವರಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ನಿರಂತರ ಪ್ರಯತ್ನದಿಂದಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ವು ಈ ಮಹತ್ವದ ಯೋಜನೆಗೆ 12 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

ಮೈಸೂರು ಮಹಾನಗರ ಪಾಲಿಕೆಯು ರಿಂಗ್ ರಸ್ತೆಯ ದೀಪಗಳನ್ನು ನಿರ್ವಹಿಸಿ, ಪ್ರತೀ ತಿಂಗಳು ವಿದ್ಯುತ್ ಬಿಲ್ ಪಾವತಿಸುವ ಜವಾಬ್ದಾರಿ ವಹಿಸಿಕೊಂಡಿದೆ. ರಿಂಗ್ ರಸ್ತೆಯನ್ನು ಮುಡಾದಿಂದ ಅಭಿವೃದ್ಧಿಪಡಿಸಿದಾಗ 2014ರಲ್ಲಿ 2,135 ಬಲ್ಬ್‌ಗಳನ್ನು ಅಳವಡಿಸಲಾಗಿತ್ತು. ನಿರ್ವಹಣೆ ಕೊರತೆಯಿಂದಾಗಿ ಎಲ್ಲಾ ದೀಪಗಳೂ ಕೆಟ್ಟು ನಿಂತಿದ್ದವು. ಈ ಕುರಿತು 'ಮೈಸೂರು ಮಿತ್ರ'ನಿಗೆ ಮಾಹಿತಿ ನೀಡಿದ ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ ರೆಡ್ಡಿ, ಈಗಾಗಲೇ ರಸ್ತೆಯ ಒಂದು ಬದಿಯಲ್ಲಿ ಯುಜಿ ಕೇಬಲ್ ಅಳವಡಿಸಲಾಗಿದೆ. ಜೊತೆಗೆ ಎಲ್‌ಇಡಿ ಬಲ್ಬ್‌ಗಳನ್ನೂ ಹಾಕುವ ಕೆಲಸ ಆರಂಭವಾಗಿದೆ. ಗುತ್ತಿಗೆದಾರ ತ್ವರಿತವಾಗಿ ಕಾಮಗಾರಿ ನಡೆಸುತ್ತಿರುವುದರಿಂದ 15-20 ದಿನದೊಳಗೆ ರಿಂಗ್ ರಸ್ತೆಯಲ್ಲಿ ಪೂರ್ಣವಾಗಿ ಎಲ್‌ಇಡಿ ಲೈಟ್‌ಗಳು ಬೆಳಗುವಂತೆ ಮಾಡಲಾಗುವುದು ಎಂದರು.

ರಸ್ತೆಯುದ್ದಕ್ಕೂ ಅಲ್ಲಲ್ಲಿ ಸೆಂಟ್ರಲೈಸ್ಡ್ ಕಂಟ್ರೋಲ್ ಅಂಡ್ ಮಾನಿಟರಿಂಗ್ ಸಿಸ್ಟಂ (ಸಿಸಿಎಂಎಸ್), ಮೀಟರ್ ಹಾಗೂ ಇಂಟರ್‌ನೆಟ್ ಆಫ್ ತಿಂಗ್ಸ್ (ಐಓಟಿ) ಕಂಟ್ರೋಲರ್‌ಗಳನ್ನು ಅಳವಡಿಸಿ ಬೀದಿದೀಪಗಳನ್ನು ನಿರ್ವಹಣೆ ಮಾಡುತ್ತೇವೆ ಎಂದ ಅವರು, ಮುಂದೆ ನಿರಂತರವಾಗಿ ದೀಪಗಳು ಬೆಳಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.

ಇಂದಿನಿಂದ ಸುಬ್ರಹ್ಮಣ್ಯನಗರದ ಶ್ರೀ ವಿದ್ಯಾ ಗಣಪತಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬೆಳ್ಳಿಹಬ್ಬ

ಮೈಸೂರು,ಅ.12(ಪಿಎಂ)– ಹೆಬ್ಬಾಳು 3ನೇ ಹಂತದ ಸುಬ್ರಹ್ಮಣ್ಯನಗರದ ಶ್ರೀ ವಿದ್ಯಾಗಣಪತಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬೆಳ್ಳಿಹಬ್ಬ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಅ.13 ಮತ್ತು 14ರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಎಂ.ಶಿವಣ್ಣ ತಿಳಿಸಿದರು.



ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1997ರಲ್ಲಿ ದೇವಸ್ಥಾನ ಸ್ಥಾಪಿಸಲಾಯಿತು. ಇದೇ ಅ.14ಕ್ಕೆ ದೇವಸ್ಥಾನ 25 ವರ್ಷಗಳನ್ನು ಪೂರೈಸಲಿದೆ. ಹಾಗಾಗಿ 2 ದಿನಗಳು ಬೆಳ್ಳಿಹಬ್ಬ ಮತ್ತು ವಿಶೇಷ ಪೂಜಾ ವಿಧಿವಿಧಾನಗಳನ್ನು ದೇವಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದರು.

ಅ.13ರಂದು ಬೆಳಗ್ಗೆ 9ರಿಂದ ಕಳಸ ಸ್ಥಾಪನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡೆಯಲಿದೆ. ಸಂಜೆ 6ಕ್ಕೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅ.14ರಂದು ಬೆಳಗ್ಗೆ 9ರಿಂದ ಪೂಜಾ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಬಳಿಕ 10.30ಕ್ಕೆ ದೇವಸ್ಥಾನ ಆವರಣದಲ್ಲಿ ಬೆಳ್ಳಿಹಬ್ಬದ ಸಭಾ ಕಾರ್ಯಕ್ರಮ ನಡೆಯಲಿದೆ. ಪಾಲಿಕೆ ಸದಸ್ಯೆ ಲಕ್ಷ್ಮೀ ಶಿವಣ್ಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಮಧ್ಯಾಹ್ನ 12.05ಕ್ಕೆ ದೇವಸ್ಥಾನದ ಸುತ್ತಲಿನ ರಸ್ತೆಗಳಲ್ಲಿ ರಥೋತ್ಸವ ನಡೆಯಲಿದೆ. ಅಂದು 4 ಸಾವಿರಕ್ಕೂ ಅಧಿಕ ಮಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ 7ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯನಗರದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೆ, ಬೆಳ್ಳಿಹಬ್ಬದ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ವಿವರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದಕ್ಷಿಣಮೂರ್ತಿ, ಜಂಟಿ ಕಾರ್ಯದರ್ಶಿ ರಮೇಶ್‌ಯಾದವ್, ಪೂಜಾ ಸಮಿತಿ ಅಧ್ಯಕ್ಷ ವೈ.ಕೆ.ಶ್ರೀನಿವಾಸ್, ವ್ಯವಸ್ಥಾಪಕ ಮಹದೇವೇಗೌಡ, ಕಾರ್ಯಾಧ್ಯಕ್ಷ ಜಿ.ರಮೇಶ್ ಗೋಷ್ಠಿಯಲ್ಲಿದ್ದರು.



ಮುಡಾ ವತಿಯಿಂದ ನಿರ್ಮಾಣವಾಗುತ್ತಿರುವ ಎನ್.ಆರ್.ಮೊಹಲ್ಲಾ ರುದ್ರಭೂಮಿ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ತನ್ವೀರ್‌ಸೇಠ್ ಗುದ್ದಲಿ ಪೂಜೆ ನೆರವೇರಿಸಿದರು. ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಎಂ.ಎನ್.ಮಹದೇವು, ಪಾಲಿಕೆ ಸದಸ್ಯ ಪ್ರದೀಪ್‌ಚಂದ್ರ, ಮಾಜಿ ಸದಸ್ಯ ಗುರುಲಿಂಗು, ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್, ಮಾಜಿ ಮೇಯರ್ ದಕ್ಷಿಣಮೂರ್ತಿ, ಬಿಜೆಪಿ ಮುಖಂಡ ನರಸಿಂಹಮೂರ್ತಿ, ಕಾಂಗ್ರೆಸ್ ಮುಖಂಡರಾದ ಸೈಯದ್ ಫಾರೂಕ್, ಮಾದೇಗೌಡ, ರೆಹಮಾನ್ ಖಾನ್, ಇರ್ಷಾದ್ ಹುಸೇನ್ ಖಾನ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೌಕತ್ ಅಲಿ ಇನ್ನಿತರರಿದ್ದರು.

ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ಸಿದ್ಧಪಡಿಸಲು ಅನುದಾನಕ್ಕೆ ಸಂಸದ ಪ್ರತಾಪ್ ಸಿಂಹ ಮನವಿ



ಮೈಸೂರು, ಅ. 12(ಆರ್‌ಕೆ)– ಮೈಸೂರು ಸುತ್ತ ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ಸಿದ್ಧಪಡಿಸಲು ಮುಡಾದಲ್ಲಿ ಕನಿಷ್ಠ 10 ಕೋಟಿ ರೂ. ಅನುದಾನ ಮೀಸಲಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಡಾ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಭವಿಷ್ಯದಲ್ಲಿ ನಗರ ಬೆಳೆದಂತೆ ವಾಹನ ದಟ್ಟಣೆ ಜಾಸ್ತಿಯಾಗಿ ಸಂಚಾರ ಸಮಸ್ಯೆ ಎದುರಾಗುವುದನ್ನು ತಪ್ಪಿಸಲು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸುವುದು ಅತ್ಯವಶ್ಯವಾಗಿದ್ದು, ಡಿಪಿಆರ್‌ಗೆ ಟೆಂಡರ್ ಕರೆಯುವಂತೆ ಕೇಳಿಕೊಂಡಿದ್ದಾರೆ. ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕೂಡಲೇ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಕರೆಯುವಂತೆ ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಅವರಿಗೆ ಸೂಚನೆ ನೀಡಿದರು. ಮೈಸೂರು ನಗರಕ್ಕೆ ಹಲವು ಹೈವೇ ಸಂಪರ್ಕವಿದ್ದು, ಇಲ್ಲಿ ಕೈಗಾರಿಕೆಗಳು ಐಟಿ-ಉದ್ಯಮ, ಸೆಮಿ ಕಂಡಕ್ಟರ್, ಟೆಕ್ಸ್‌ಟೈಲ್ ಪಾರ್ಕ್, ಸಿಲ್ಕ್ ಕ್ಲಸ್ಟರ್ ಸೇರಿದಂತೆ ಹಲವು ಬೃಹತ್ ಯೋಜನೆಗಳು ಬರುತ್ತಿರುವುದರಿಂದ ವಸತಿ ಹಾಗೂ ಕೈಗಾರಿಕಾ ಬಡಾವಣೆಗಳು ವಿಸ್ತಾರಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ. ವ್ಯಾಪಾರ-ವಹಿವಾಟು ವೃದ್ಧಿಯಾಗಿ ಸಾಗಣೆ, ಸಂಚಾರ ಒತ್ತಡವೂ ಹೆಚ್ಚಾಗುವುದರಿಂದ ಉದ್ದೇಶಿತ 102 ಕಿ.ಮೀ. ಉದ್ದದ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವಾಗಬೇಕಿದೆಯಾದ್ದರಿಂದ ಮುಡಾದಿಂದ ಡಿಪಿಆರ್ ಸಿದ್ಧಪಡಿಸಲು ಅನುದಾನ ಮೀಸಲಿರಿಸಬೇಕೆಂದು ಅವರು ಕೋರಿದ್ದಾರೆ.

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದೆ

ಮೈಸೂರು, ಅ.12(ಆರ್‌ಕೆಬಿ)– ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ನಾನು ಉದ್ದೇಶಪೂರ್ವಕವಾಗಿಯೇ ಬದಲಿಸಿದ್ದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಇಂದಿಲ್ಲಿ ತಿಳಿಸಿದರು.

ಮೈಸೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನು ಹೇಳಲಿ ಸಾಕು. ಟಿಪ್ಪುಗೂ ಮೈಸೂರಿಗೂ ಏನು ಸಂಬಂಧ, ಟಿಪ್ಪು ಏನು ಮೈಸೂರಿನವನಾ. ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ರೈಲಿಗೆ ಇಟ್ಟ ಹೆಸರನ್ನು ಬದಲಾಯಿಸಿದ ಉದಾಹರಣೆ ಎಲ್ಲೂ ಇಲ್ಲ. ಆದರೆ, ನಾನು ಇದನ್ನು ಉದ್ದೇಶಪೂರ್ವಕವಾಗಿಯೇ ಪ್ರಯತ್ನಪಟ್ಟು ಬದಲಾಯಿಸಿದ್ದೇನೆ. ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯ ಇಲ್ಲ. ಟಿಪ್ಪು ಹೆಸರನ್ನು ಜನರ ಮನಸ್ಸಿನಿಂದ ತೆಗೆಯಲು ಆಗಲ್ಲಾ ಎನ್ನುವವರ ಹೆಸರನ್ನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ. ನಾನು ಮೈಸೂರಿಗೆ 10 ರೈಲುಗಳನ್ನು ತಂದಿದ್ದೇನೆ. ಈ ದೇಶದ ಯಾವುದೇ ಸಂಸದ 10 ವರ್ಷದಲ್ಲಿ ಮಾಡದ ಸಾಧನೆಯನ್ನು ನಾನು ಮಾಡಿದ್ದೇನೆ ಎಂದರು.

ಟಿಪ್ಪು ಒಬ್ಬ ಕನ್ನಡ ವಿರೋಧಿ. ಟಿಪ್ಪು ಪರ್ಶಿಯನ್ ಭಾಷೆಯನ್ನು ಹೇರಿದ್ದಾನೆ. ದಿವಾನ್ ಪದ ಪರ್ಶಿಯನ್ ಪದ. ಕಂದಾಯ ಇಲಾಖೆಯಲ್ಲಿರುವ ಪ್ರತಿಯೊಂದು ಪದಗಳು ಪರ್ಶಿಯನ್ ಭಾಷೆಗೆ ಸೇರಿದ್ದು. ಸಿದ್ದರಾಮಯ್ಯ ಓದಿದ ವಿಶ್ವವಿದ್ಯಾನಿಲಯ ಕೂಡ ಮೈಸೂರು ಮಹಾರಾಜರು ಕಟ್ಟಿಸಿದ್ದು. ಸಿದ್ದರಾಮಯ್ಯ ಮಹಾರಾಜರ ಬಗ್ಗೆ ಉಢಾಫೆಯಿಂದ ಮಾತನಾಡುತ್ತಾರೆ ಎಂದು ಆರೋಪಿಸಿದರು. ಮೈಸೂರು ದಸರಾ ಅದ್ವಾನವಾಯ್ತು ಎಂಬ ಪರಿಷತ್ ಸದಸ್ಯ ವಿಶ್ವನಾಥ್ ಟೀಕೆಗೆ ಟಾಂಗ್ ಕೊಟ್ಟ ಪ್ರತಾಪ್‌ಸಿಂಹ, ಮನೆಯಲ್ಲಿ ಒಂದು ಮದುವೆ ಮಾಡಿದ್ರೆ ಒಂದಷ್ಟು ತಪ್ಪುಗಳಾಗುತ್ತವೆ. ಇದು ಲಕ್ಷಾಂತರ ಜನರು ಬಂದು ಹೋದ ಕಾರ್ಯಕ್ರಮ. ಒಂದೆರಡು ತಪ್ಪುಗಳು ಸಹಜ. ಮೊಸರಲ್ಲಿ ಕಲ್ಲು ಹುಡುಕುವವರ ಬಗ್ಗೆ ನಾನು ಏನು ಹೇಳುವುದಿಲ್ಲ ಎಂದರು.

ಮೈಸೂರು ದಸರಾ ಮಾದರಿ ಹಾಸನಾಂಬ ಹಬ್ಬ

ಹಾಸನ: ಗುರುವಾರದಿಂದ ಹಾಸನಾಂಬ ದೇವಾಲಯ ಸಾರ್ವಜನಿಕರಿಗೆ ಮುಕ್ತವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳೂ ನಡೆದಿವೆ. ಹಾಸನಾಂಬ ದೇವಾಲಯದಲ್ಲಿ ಹಬ್ಬದ ಆಚರಣೆಗಳು 13 ದಿನಗಳು ನಡೆಯಲಿದ್ದು, ಅ.26ರಂದು ದೇವಾಲಯ ಬಂದ್ ಆಗಲಿದೆ. ಹಾಸನ ಸಹಾಯಕ ಆಯುಕ್ತ ಜಗದೀಶ್ ನೇತೃತ್ವದ ದೇವಾಲಯ ನಿರ್ವಹಣಾ ಸಮಿತಿ ದೇವಾಲಯಕ್ಕೆ ವಿವಿಧ ಜಿಲ್ಲೆಗಳಿಂದ ಭೇಟಿ ನೀಡುವ ಭಕ್ತಾದಿಗಳಿಗೆ ಸಕಲ ರೀತಿಯ ವ್ಯವಸ್ಥೆಗಳನ್ನೂ ಮಾಡಿದೆ. ಜಿಲ್ಲಾಧಿಕಾರಿ ಎಂಎಸ್ ಅರ್ಚನ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು, ದಸರಾ ಮಾದರಿಯಲ್ಲಿ 11 ದಿನಗಳ ಕಾಲ ಹಾಸನಾಂಬ ಹಬ್ಬವನ್ನು ಆಚರಿಸಲು ನಿರ್ಧರಿಸಿದೆ.

ಮೈಸೂರಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆ

●12 ವರ್ಷದ ಬಾಲಕಿಗೆ ಸೋಂಕಿನ ಲಕ್ಷಣ ●ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ●ಬೆಂಗಳೂರಿನ ಪ್ರಯೋಗಾಲಯಕ್ಕೆ ಸ್ಯಾಂಪಲ್ ರವಾನೆ

ಎಂ.ಟಿ.ಯೋಗೇಶ್ ಕುಮಾರ್

ಮೈಸೂರು,ಅ.12– ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಭಾರತದ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ನಾಲ್ಕು ತಿಂಗಳ ನಂತರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರ ಭಾಗದ ಗ್ರಾಮವೊಂದರ 12 ವರ್ಷದ ಬಾಲಕಿಗೆ ಮಂಕಿಪಾಕ್ಸ್ ಮಾದರಿಯ ಗುಳ್ಳೆಯಾಕಾರದ ಗಾಯವಾಗಿದ್ದು, ಕಳೆದ 3-4 ದಿನಗಳಿಂದ ಚಿಕಿತ್ಸೆ ನೀಡುತ್ತಿದ್ದರೂ ಗುಣವಾಗದೇ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಮೈಮೇಲಿನ ಗುಳ್ಳೆ ಮಾದರಿಯ ಗಾಯವನ್ನು ಗಮನಿಸಿದ ಮಕ್ಕಳ ತಜ್ಞರು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಮಂಕಿಪಾಕ್ಸ್ ಗುಣಲಕ್ಷಣ ಕಂಡು ಬಂದಿರುವುದರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆ, ಕ್ಲಿನಿಕ್ ಹಾಗೂ ಮಕ್ಕಳ ಆಸ್ಪತ್ರೆಗೆ ಎಚ್ಚರಿಕೆ ಸಂದೇಶ ನೀಡಿದ್ದು, ಯಾರಿಗಾದರೂ ಮಂಕಿಪಾಕ್ಸ್ ಗುಣಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನೆ: ಶಂಕಿತ ಬಾಲಕಿಯ ರಕ್ತದ ಸ್ಯಾಂಪಲ್ ಸೇರಿದಂತೆ ಕೆಲ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಗುರುವಾರ ಸಂಜೆಯೊಳಗೆ ವರದಿ ಬರಲಿದೆ. ನಿಯಮಾನುಸಾರ ಶಂಕಿತ ಬಾಲಕಿಯ ಊರು, ಪೋಷಕರ ಮಾಹಿತಿ ಗೌಪ್ಯವಾಗಿಡಲಾಗಿದ್ದು, ಪ್ರತ್ಯೇಕವಾಗಿ ಚಿಕಿತ್ಸೆ ಮುಂದುವರೆಸಲಾಗಿದೆ.

ಬಾಲಕಿಯ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತ್ವರಿತಗತಿಯಲ್ಲಿ ಗುಣಮುಖರಾಗುವ ಲಕ್ಷಣ ಗಳು ಗೋಚರಿಸುತ್ತಿವೆ. ದಿನದ 24 ಗಂಟೆಯೂ ಈಕೆಯ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಮಂಕಿಪಾಕ್ಸ್ ಒಂದು ವೈರಲ್ ಝೂನೋಟಿಕ್ ಸೋಂಕಾಗಿದ್ದು, ಸಿಡುಬಿನಂತೆಯೇ ರೋಗ ಲಕ್ಷಣ ಹೊಂದಿದೆ. ಈ ಸೋಂಕು ಅಪಾಯದ ತೀವ್ರತೆ ಕಡಿಮೆಯಿದೆ. ಇದರಿಂದ ಪ್ರಾಣಾಪಾಯದ ಪ್ರಮಾಣವೂ ಕಡಿಮೆ ಇದೆ. ಸಕಾಲಕ್ಕೆ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಬಹುದಾಗಿದೆ. ಇದರ ರೋಗಲಕ್ಷಣಗಳು ಜ್ವರದಿಂದ ಪ್ರಾರಂಭವಾಗುತ್ತವೆ. ನಂತರ ಚರ್ಮದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಂಕಿಪಾಕ್ಸ್ ಲಕ್ಷಣ ಮುಖ, ಕೈ, ಪಾದಗಳ ಮೇಲೆ ಕಾಣಿಸಿಕೊಳ್ಳುತ್ತದೆ. ಬಳಿಕ ದೇಹದ ಇತರ ಭಾಗಗಳಿಗೆ ಹರಡುತ್ತದೆ. ಸೋಂಕಿತ ಪ್ರಾಣಿಗಳ ನಿಕಟ ಸಂಪರ್ಕದಿಂದಲೂ ಮಂಕಿಪಾಕ್ಸ್ ಹರಡುವ ಸಾಧ್ಯತೆ ಇದೆ. ಡಿಹೆಚ್‌ಓ ಡಾ.ಕೆ.ಹೆಚ್. ಪ್ರಸಾದ್ 'ಮೈಸೂರು ಮಿತ್ರ' ನೊಂದಿಗೆ ಮಾತನಾಡಿ, ಖಾಸಗಿ ಆಸ್ಪತ್ರೆಯಿಂದ ಬಂದ ಮಾಹಿತಿ ಮೇರೆಗೆ ಬಾಲಕಿ ರೋಗ ಲಕ್ಷಣ ಪರಿಶೀಲಿಸಿದಾಗ ತಜ್ಞರು ಮಂಕಿಪಾಕ್ಸ್ ಶಂಕೆ ವ್ಯಕ್ತಪಡಿಸಿದ್ದಾರೆ.

ಡೆಂಗ್ಯೂಗೆ 8 ವರ್ಷದ ಬಾಲಕಿ ಬಲಿ



ಮೈಸೂರು,ಅ.12(ಎಂಟಿವೈ)– ಡೆಂಗ್ಯೂಗೆ 8 ವರ್ಷದ ಬಾಲಕಿ ಮೈಸೂರಿನ ತಿಲಕ್‌ನಗರದಲ್ಲಿ ಬಲಿಯಾಗಿದ್ದಾಳೆ.

ಇಲ್ಲಿನ 13ನೇ ಕ್ರಾಸ್ ನಿವಾಸಿ ವೆಂಕಟೇಶ್ ಹಾಗೂ ಗೀತಾ ದಂಪತಿ ಪುತ್ರಿ ವರ್ಷಿಣಿ(8), ಖಾಸಗಿ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ. ಈಕೆಗೆ ಕಳೆದ 5 ದಿನದಿಂದ ಜ್ವರ ಕಾಡುತ್ತಿತ್ತು. ಕ್ಲಿನಿಕ್‌ನಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಜ್ವರ ನಿಯಂತ್ರಣಕ್ಕೆ ಬಂದಿರಲಿಲ್ಲ. ಕಳೆದ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಬಾಲಕಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿತ್ತು. ಮಧ್ಯಾಹ್ನದ ವೇಳೆಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಸಂಜೆ ವೇಳೆಗೆ ಬಾಲಕಿ ಮೃತಪಟ್ಟಿದ್ದಾಳೆ. ಅಂತ್ಯಕ್ರಿಯೆ ನಾಳೆ(ಅ.13) ಮಧ್ಯಾಹ್ನ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ 'ಮೈಸೂರು ಮಿತ್ರ'ನೊಂದಿಗೆ ಮಾತನಾಡಿ, ಖಾಸಗಿ ಆಸ್ಪತ್ರೆಯಾದರೂ ಡೆಂಗ್ಯೂನಿಂದ ಮೃತಪಟ್ಟ ಪ್ರಕರಣ ಸಂಬಂಧ ನಮ್ಮ ಕಚೇರಿಗೆ 24 ಗಂಟೆಯೊಳಗೆ ವರದಿ ನೀಡಬೇಕು. ಈ ಸಂಬಂಧ ಈವರೆಗೆ ವರದಿ ಬಂದಿಲ್ಲ. ಇಂದು ಸಂಜೆ ಮೃತಪಟ್ಟಿದ್ದರೆ ನಾಳೆ ಬೆಳಗ್ಗೆ ವರದಿ ಬರಲಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮುಖ್ಯವಾಗಿ ಸೊಳ್ಳೆಯ ಉತ್ಪತ್ತಿಕೆ ತಡೆಗಟ್ಟಿದರೆ ಡೆಂಗ್ಯೂನಿಂದ ಪಾರಾಗಬಹುದು ಎಂದು ಮಾಹಿತಿ ನೀಡಿದರು.

ಅರ್ಜಿ ಆಹ್ವಾನ

ಮೈಸೂರು, ಅ.12– ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಗಳಡಿ ಪ್ರವರ್ಗ-1ರ 6(a)ಯಿಂದ 6(ak)ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

ಫಲಾಪೇಕ್ಷಿಗಳು ನ.9ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲೆಗಳಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ನಿಗಮದ http://ambigaradevelopment.karnataka.gov.in ವೆಬ್‌ಸೈಟ್‌ನಲ್ಲಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22864099 ಸಂಪರ್ಕಿಸಬಹುದು.

ಜನಸಂಪರ್ಕ ಸಭೆ ನಡೆಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವೆ

ಸರ್ಕಾರಿ ಶಾಲಾ ಕೊಠಡಿ ಉದ್ಘಾಟಿಸಿ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಘೋಷಣೆ

ತಿ.ನರಸೀಪುರ, ಅ.12– ವರುಣಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ತುಂಬಲ ಗ್ರಾಮದಲ್ಲಿ ರಾಜ್ಯವಲಯ ಯೋಜನೆಯಡಿ 10.60 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ಶಾಸಕ ಯತೀಂದ್ರ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಜನ ಸಂಪರ್ಕ ಸಭೆ ಮಾಡುವ ಮೂಲಕ ಗ್ರಾಮಸ್ಥರ ಕುಂದು ಕೊರತೆ ಆಲಿಸಿ ಪರಿಹಾರ ಸೂಚಿಸುವ ಕೆಲಸ ಮಾಡಲಾಗುತ್ತಿದೆ. ವಿವಿಧ ಕಾಮಗಾರಿಗಳ ಉದ್ಘಾಟನೆ, ಕಾಮಗಾರಿ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದರು.

ಸಾರ್ವಜನಿಕರನ್ನು ಗ್ರಾಮಗಳಲ್ಲಿ ಭೇಟಿ ಮಾಡಿ ಅರ್ಜಿಗಳನ್ನು ಸ್ವೀಕರಿಸಿ ಜೊತೆಯಲ್ಲಿ ಕರೆತಂದಿರುವ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹಾರ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ.ಸ್ಥಳದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ಅಧಿಕಾರಿಗಳಿಗೆ



ನಿರ್ದೇಶನ ನೀಡಿ ಸರಿಯಾದ ಪ್ರಕ್ರಿಯೆ ಮೂಲಕ ಬಗೆ ಹರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಸಾರ್ವಜನಿಕರ ಯಾವುದೇ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿ ಅನುಕೂಲ ಕಲ್ಪಿಸಿಕೊಡುವಂತೆ ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಕಣ್ತಪ್ಪಿನಿಂದಾದ ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದ್ದು ಕಂಡು ಬಂತು.

ಅಗಸ್ತ್ಯಾಪುರ ಗ್ರಾಮದಲ್ಲಿ ಗ್ರಾಮಸ್ಥರ ಅರ್ಜಿ ಸ್ವೀಕರಿಸುವ ವೇಳೆ ಪಡಿತರ ತೆಗೆದುಕೊಳ್ಳಲು ಕಿಲೋ ಮೀಟರ್ ಗಟ್ಟಲೆ ನಡೆದು ಹೋಗಬೇಕಿದೆ.ವಯಸ್ಸಾದ ನಮಗೆ ಅಷ್ಟು ದೂರ ನಡೆಯಲು ಸಾಧ್ಯವಿಲ್ಲವಾದ್ದರಿಂದ ಗ್ರಾಮದಲ್ಲಿಯೇ ಪಡಿತರ ವಿತರಣೆ ಮಾಡಲು ವ್ಯವಸ್ಥೆ ಕಲ್ಪಿಸಿಕೊಡುವಂತೆ ಕೆಲ ವೃದ್ಧ ಮಹಿಳೆಯರು ಮನವಿ ಮಾಡಿದರು.ಅಲ್ಲದೇ ಗ್ರಾಮದಲ್ಲಿ ಸ್ಮಶಾನದ ಸಮಸ್ಯೆ ಇರುವ ಬಗ್ಗೆ ಶಾಸಕರ ಗಮನ ಸೆಳೆಯಲಾಯಿತು.

ಗ್ರಾ.ಪಂ.ಅಧ್ಯಕ್ಷೆ ಸುಲೋಚನ ಗುರುರಾಜ್, ಉಪಾಧ್ಯಕ್ಷ ಶೇಖರ್,ಮಾಜಿ ಉಪಾಧ್ಯಕ್ಷ ಚಂದ್ರಶೇಖರ್ (ಗುಂಡ), ಸದಸ್ಯರಾದ ಪದ್ಮಾ ನಿಂಗಪ್ಪ, ಅನಿತಾಮಲ್ಲೇಶ್, ರಾಮ್ ನಂಜಯ್ಯ, ಕಂಬಯ್ಯ, ಬಸವರಾಜು, ಮಲ್ಲಿಕಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ದೆಗೌಡ, ತಾಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ ಪ್ರಶಾಂತ್ ಬಾಬು, ಜಿ.ಪಂ.ಮಾಜಿ ಸದಸ್ಯ ಕೆ.ಮಹದೇವ್, ಎಸ್ ಡಿಎಂಸಿ ಅಧ್ಯಕ್ಷ ನಂದೀಶ್, ಗ್ರಾ. ಪಂ.ಅಧ್ಯಕ್ಷ ರಾಘವೇಂದ್ರ, ಪುರಸಭಾ ಮಾಜಿ ಅಧ್ಯಕ್ಷ ಎನ್.ಸೋಮು, ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಜಿಲ್ಲಾ ವೈದ್ಯಕೀಯ ಘಟಕದ ಜಿಲ್ಲಾಧ್ಯಕ್ಷ ಡಾ.ಪ್ರದೀಪ್, ಗ್ರಾ.ಪಂ ಮಾಜಿ ಅಧ್ಯಕ್ಷ ಮನ್ನೇಹುಂಡಿ ಮಹೇಶ್, ಆಪ್ತ ಸಹಾಯಕ ಪ್ರದೀಪ್, ಮುಖಂಡರಾದ ರೇವಣ್ಣ, ಹೆಳವರಹುಂಡಿ ಅರುಣ್ ಕುಮಾರ್ ಗೌಡ,ರಾಜೀವ, ನಿಂಗಪ್ಪ, ರೇವಣ್ಣ, ಸಂಗೊಳ್ಳಿ ರಾಯಣ್ಣ ಮೈಲಾರಿ ಮಂಜು, ರಮೇಶ್, ತಹಸೀಲ್ದಾರ್ ಸಿ.ಜೆಗೀತಾ, ಅಭಿವೃದ್ಧಿ ಅಧಿಕಾರಿ ಧನಂಜಯ, ಗುತ್ತಿಗೆದಾರ ರವಿ ಸೇರಿದಂತೆ ಶಾಲೆಯ ಶಿಕ್ಷಕ–ಶಿಕ್ಷಕಿಯರು ಹಾಜರಿದ್ದರು.

ಹುಣಸೂರು ತಾಲೂಕಲ್ಲಿ ರಜೆಗೆ ಬಂದಿದ್ದ ಸೈನಿಕ ಹೃದಯಾಘಾತದಿಂದ ಸಾವು



ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ, ಶಾಸಕ ಮಂಜುನಾಥ್ ಸೇರಿದಂತೆ ಗಣ್ಯರು ಭಾಗಿ

ಹುಣಸೂರು, ಅ.12– ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ಸೈನಿಕರೊಬ್ಬರು ಮನೆಯಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಚಿಟಕ್ಯಾತನಹಳ್ಳಿಯಲ್ಲಿ ಸಂಭವಿಸಿದೆ.

ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಚಿಟಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡರ ಏಕೈಕ ಪುತ್ರ ಮಹೇಶ್(32) ಮೃತರು. ತಂದೆ, ಸಹೋದರಿ, ಪತ್ನಿ ವಿನೋದ, ಐದು ವರ್ಷದ ಮಗಳನ್ನೂ ಅಗಲಿದ್ದಾರೆ. ಇವರು ಹರವೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಚಂದ್ರೇಗೌಡರ ಅಳಿಯ.

ಮಹೇಶ್ ಕೊಲ್ಕತ್ತಾದಲ್ಲಿ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.3ಕ್ಕೆ ಸ್ವಗ್ರಾಮಕ್ಕೆ ರಜೆ ಮೇಲೆ ಬಂದಿದ್ದ ಇವರು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಬೆರೆತು ರಜೆ ಕಳೆಯುತ್ತಿದ್ದರು. ನ.1ಕ್ಕೆ ಕರ್ತವ್ಯಕ್ಕೆ ಮರಳಬೇಕಿತ್ತು. ಮಂಗಳವಾರ ರಾತ್ರಿ ಊಟ ಮಾಡಿ ಮಲಗಿದ್ದರು, ಬೆಳಗ್ಗೆ 6ರ ವೇಳೆಗೆ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಒಪ್ಪಿಸಲಾಯಿತು. ಕುಟುಂಬದವರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತ್ತು.

ಶಾಸಕರಿಂದ ಸಾಂತ್ವಾನ: ಶಾಸಕ ಎಚ್.ಪಿ.ಮಂಜುನಾಥ್, ತಹಸೀಲ್ದಾರ್ ಕರ್ನಲ್ ಡಾ.ಅಶೋಕ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ, ಜಿ.ಪಂ.ಮಾಜಿ ಸದಸ್ಯ ಸಿ.ಟಿ.ರಾಜಣ್ಣ ಸೇರಿದಂತೆ ಅನೇಕ ಮುಖಂಡರು ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಗೌರವ ಸಮರ್ಪಣೆ: ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಸಿ.ವಿ.ರವಿ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸರಿಂದ ಮೂರು ಸುತ್ತು ಗುಂಡು ಹಾರಿಸಿ ಗೌರವ ವಂದನೆ ಸಲ್ಲಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು

ಹುಣಸೂರು, ಅ.12– ತಾಲೂಕಿನ ಗೋವಿಂದನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡಾ॥ ಬಿ.ಆರ್. ಅಂಬೇಡ್ಕರ್ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳು ಸಿಗದೆ ದಲಿತರು ತೊಂದರೆ ಪಡುತ್ತಿರುವ ಬಗ್ಗೆ ಇಂದು ಲೋಕಾಯುಕ್ತ ಉಪ ಅಧೀಕ್ಷಕರಿಗೆ ದೂರು ನೀಡಲಾಯಿತು,

ಮೈಸೂರು ಜಿಲ್ಲೆ ಲೋಕಾಯುಕ್ತದಿಂದ ಹುಣಸೂರು ನಗರಸಭೆಯಲ್ಲಿ ಇಂದು ಆಯೋಜಿಸಿದ್ದ ಸಭೆಯಲ್ಲಿ ದೂರು ಸಲ್ಲಿಸಿ ಮಾತನಾಡಿದ ನಿಂಗರಾಜ್ ಮಲ್ಲಾಡಿ, ಹುಣಸೂರು ತಾಲೂಕಿನ ಗೋವಿಂದನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಬಾಚಳ್ಳಿ ರಸ್ತೆಯ ಡಾ॥ ಬಿ.ಆರ್. ಅಂಬೇಡ್ಕರ್ ನಗರದಲ್ಲಿ ಒಟ್ಟು 110 ಕುಟುಂಬಗಳು ವಾಸವಾಗಿದ್ದು, ಈ ಕುಟುಂಬಗಳಲ್ಲಿ ಸುಮಾರು 60 ಕುಟುಂಬಗಳಿಗೆ 94 ಸಿಸಿ ಯೋಜನೆಯಡಿ ಮನೆಯ ಹಕ್ಕುಪತ್ರವನ್ನು ಕಂದಾಯ ಇಲಾಖೆಯಿಂದ ಕೊಡಲಾಗಿದೆ ಎಂದರು.

ಇನ್ನುಳಿದ ಕುಟುಂಬಗಳಿಗೆ ಮನೆಯ ಹಕ್ಕುಪತ್ರಗಳನ್ನು ಕೊಡಬೇಕಾಗಿದೆ. ಈ ಗ್ರಾಮದಲ್ಲಿ ಮೂಲ ಸೌಕರ್ಯಗಳಾದ ತಿರುಗಾಡುವ ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಮೂಲ ಸೌಲಭ್ಯಗಳಿಲ್ಲದೆ ವಾಸ ಮಾಡುವ ಪರಿಶಿಷ್ಟ ಜಾತಿ / ಪಂಗಡದ ನಿರ್ಗತಿಕ ಕುಟುಂಬಗಳು ತುಂಬಾ ಸಂಕಷ್ಟದಲ್ಲಿ ಜೀವಿಸುತ್ತಿದ್ದಾರೆ ಎಂದು ಅವರು ಆಪಾದಿಸಿದರು.

ಈ ಗ್ರಾಮಕ್ಕೆ ಮೂಲ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ಹುಣಸೂರು ತಾಲ್ಲೂಕು ದ.ಸಂ.ಸ ವು ಅನೇಕ ದಿನಗಳಿಂದ ಪಂಚಾಯತ್ ರಾಜ್ ಇಲಾಖೆಗೆ, ಸ್ಥಳೀಯ ಗ್ರಾಮ ಪಂಚಾಯತ್ ಇಲಾಖೆಗೆ ಮತ್ತು ಜಿಲ್ಲಾ ಪಂಚಾಯ್ತಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದರೂ ಇಲ್ಲಿಯವರೆಗೆ ಈ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿರುವುದಿಲ್ಲ. ಈ



ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತಕ್ಕೆ ದೂರು ನೀಡಲಾಯಿತು.

ದೂರು ಸ್ವೀಕರಿಸಿ ಲೋಕಾಯುಕ್ತ ಉಪ ಅಧೀಕ್ಷಕರಾದ ಮಾಲತೇಶ್ ಅವರು ಮಾತನಾಡಿ, ಕೂಡಲೇ ಅಂಬೇಡ್ಕರ್ ನಗರದಲ್ಲಿ ವಾಸ ಮಾಡುತ್ತಿರುವ ಬಡ ಸಮುದಾಯಗಳಿಗೆ ತಿರುಗಾಡಲು ರಸ್ತೆಯನ್ನು ಇನ್ನು ಒಂದು ತಿಂಗಳ ಒಳಗಾಗಿ ಮಾಡಿಕೊಡಬೇಕಾಗಿ ಹಾಗೂ ಮತ್ತಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮನು ರವರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ವರ್ಣಿತ್ ನೇಗಿ, ತಹಸೀಲ್ದಾರ್ ಡಾ॥ ಅಶೋಕ್, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ದ.ಸಂ.ಸ ದ ದೇವೇಂದ್ರ ಕುಳುವಾಡಿ, ಕಿರಿಜಾಜಿ ಗಜೇಂದ್ರ, ಬಲ್ಲೇನಹಳ್ಳಿ ಕೆಂಪರಾಜು, ಆದಿ ಜಾಂಬವ ಸಂಘದ ಅಧ್ಯಕ್ಷ ಬಿ. ಶಿವಣ್ಣ, ಶೇಖರ ಅಂಬೇಡ್ಕರ್ ನಗರ ಹಾಗೂ ಅಂಬೇಡ್ಕರ್ ನಗರ ಗ್ರಾಮದ ಮಹಿಳೆಯರು ಹಾಜರಿದ್ದರು.

ಸಾಗರೆ ಗ್ರಾಪಂ ಅಧ್ಯಕ್ಷರಾಗಿ ಮೃತ್ಯುಂಜಯ ಅವಿರೋಧ ಆಯ್ಕೆ

ಸರಗೂರು, ಅ. 12– ತಾಲೂಕಿನ ಸಾಗರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ 24 ಮನೆ ತೆಲುಗುಶೆಟ್ಟರ ಸಮಾಜದ ಸಾಗರೆ ಮೃತ್ಯುಂಜಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಗರೆ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಸಾಗರೆ ಮೃತ್ಯುಂಜಯ ಒಬ್ಬರೇ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಕಬಿನಿ ಜಲಾಶಯದ ಎಇಇ ಜನಾರ್ಧನ್ ಪಿಡಿಒ ನಾಗರಾಜು ಚುನಾವಣೆ ಕಾರ್ಯ



ನಿರ್ವಹಿಸಿದರು. ಉಪಾಧ್ಯಕ್ಷೆ ರೂಪಾ, ಎಂ.ಮಹದೇವ ನಾಯಕ, ನಂಜಯ್ಯ, ದೇವಾಲಮ್ಮ, ಸೋಮಣ್ಣ ಎಸ್.ಟಿ. ಪುಟ್ಟತಾಯಮ್ಮ, ಕೆ.ಎಸ್. ರಾಘವೇಂದ್ರ, ಲೀಲಾವತಿ, ದೊಡ್ಡ ತಾಯಮ್ಮ, ಕೃಷ್ಣ ಎಸ್.ಸಿ. ಚಂದ್ರಮ್ಮ ಎಂ. ವಸಂತ, ಎಸ್‌ಟಿಎ ಬಸವರಾಜು ಹಾಗೂ ಸಿಬ್ಬಂದಿವರ್ಗ, ಗ್ರಾಮಸ್ಥರು, ಮುಖಂಡರು ಹಾಜರಿದ್ದರು.

ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

ತಿ.ನರಸೀಪುರ, ಅ.12– ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಿ.ನರಸೀಪುರ ಪಟ್ಟಣದ ಕಪಿಲಾ ನದಿಯಲ್ಲಿ ಸಂಭವಿಸಿದೆ.



ತಾಲೂಕಿನ ನಿಲಸೋಗೆ ಗ್ರಾಮದ ಲೇಟ್ ಶಿವಸ್ವಾಮಿ ಅವರ ಪುತ್ರ ಮಲ್ಲಿಕಾರ್ಜುನ ಸ್ವಾಮಿ ಉ!! ಕುಮಾರ್(45) ಎಂಬಾತನೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿ.

ಮೈಸೂರಿನ ಜೆಪಿ ನಗರದಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಮಲ್ಲಿಕಾರ್ಜುನ ಸ್ವಾಮಿ ಹೆಂಡತಿ ಮಕ್ಕಳೊಂದಿಗೆ ಮೈಸೂರಿನಲ್ಲಿ ವಾಸವಿದ್ದು, ತಾಯಿ, ತಮ್ಮನನ್ನು ನೋಡಲು ನಿಲಸೋಗೆ ಗ್ರಾಮಕ್ಕೆ ಬಂದಿದ್ದು, ಕಪಿಲಾ ನದಿಯ ಬಳಿ ಬಹಿರ್ದೆಸೆಗೆ ಹೋದಾಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಗೆ ಮೃತ ವ್ಯಕ್ತಿಯ ಸಹೋದರ ವಕೀಲ ಜ್ಞಾನೇಂದ್ರಮೂರ್ತಿ ದೂರು ನೀಡಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಾಳೆ ಸಾಮೂಹಿಕ ಸತ್ಯನಾರಾಯಣ ಪೂಜೆ

ಕಂಪಲಾಪುರ, ಅ.12– ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಅ.14 ಶುಕ್ರವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ಆಯೋಜಿಸಲಾಗಿದೆ.

ಇಲ್ಲಿನ ಎಸ್.ಎಂ.ಎಸ್. ಕಲ್ಯಾಣಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 8ಕ್ಕೆ ಪೂಜಾ ಕಾರ್ಯಕ್ರಮ, 11ಕ್ಕೆ ಸಭಾ ಕಾರ್ಯಕ್ರಮ, 12ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನೆರವೇರಲಿದೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಮಹದೇವ್, ತಾ.ಪಂ.ಇಒ ಕೃಷ್ಣಕುಮಾರ್, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ಕೊಡಗು ಜಿಲ್ಲೆ ಬಿ.ಸಿ.ಟ್ರಸ್ಟ್‌ನ ನಿರ್ದೇಶಕಿ ಲೀಲಾವತಿ, ಸಿಪಿಐ ಜಗದೀಶ್, ಪಿರಿಯಾಪಟ್ಟಣ ಪುರಸಭಾ ಸದಸ್ಯೆ ಮಂಜುಳಾರಾಜ್, ಗ್ರಾ.ಪಂ. ಅಧ್ಯಕ್ಷೆ ಮಮತ ಇತರರು ಆಗಮಿಸಲಿದ್ದಾರೆ. ಸ್ವಸಹಾಯ ಸಂಘಗಳ ಸದಸ್ಯರು, ಸಾರ್ವಜನಿಕರು ಸಕಾಲಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾ.ಯೋಜನಾಧಿಕಾರಿ ಸುರೇಶ್‌ಶೆಟ್ಟಿ, ಪೂಜಾ ಸಮಿತಿ ಅಧ್ಯಕ್ಷ ಕೆ.ಎನ್. ಜಯಣ್ಣ, ಮೇಲ್ವಿಚಾರಕಿ ರವಿಕಲಾಶೆಟ್ಟಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.



ನಂಜನಗೂಡು ತಾಲೂಕಿನ ನಗರ್ಲೆ ಗ್ರಾಪಂನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಈ ವೇಳೆ ಗ್ರಾಪಂ ಅಧ್ಯಕ್ಷ ಸುಮನ್ ರಾಜ್, ಉಪಾಧ್ಯಕ್ಷ ಭದ್ರನಾಯಕ, ಪಿಡಿಓ ಈಶಕುಮಾರ್, ಸದಸ್ಯರಾದ ಸಂಧ್ಯಾ, ಪ್ರಭಾಕರ, ಪ್ರಭು, ಸಿದ್ದಾರ್ಥ, ಜಯಶಂಕರ್, ದ್ವಿತೀಯ ದರ್ಜೆ ಸಹಾಯಕ ಶ್ರೀನಿವಾಸಮೂರ್ತಿ, ಮುಖಂಡರಾದ ನಾಗರಾಜು, ಸಿದ್ದರಾಜು ಸೇರಿದಂತೆ ಇತರರಿದ್ದರು.

ಕರ್ತವ್ಯದ ವೇಳೆ ಬಿದ್ದು ಕೆಎಸ್‌ಐಸಿ ಕಾರ್ಮಿಕ ಸಾವು

ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಕಾರ್ಖಾನೆ ಮುಂದೆ ಶವವನ್ನಿಟ್ಟು ಕುಟುಂಬಸ್ಥರ ಪ್ರತಿಭಟನೆ



ತಿ.ನರಸೀಪುರ, ಅ.12– ಪಟ್ಟಣದ ಕೆಎಸ್‌ಐಸಿ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಮಯದಲ್ಲಿ ಬಿದ್ದು ಗಾಯಗೊಂಡಿದ್ದ ನೌಕರನೊಬ್ಬ ಸಾವನ್ನಪ್ಪಿದ್ದು, ಶವವನ್ನು ಕಾರ್ಖಾನೆ ಮುಂದೆ ಇಟ್ಟು ಪ್ರತಿಭಟಿಸಿದ ಘಟನೆ ಕಾರ್ಖಾನೆಯ ಆವರಣದಲ್ಲಿ ಇಂದು ಬೆಳಗ್ಗೆ ನಡೆದಿದೆ.



ತಾಲೂಕಿನ ಆಲಗೂಡು ಗ್ರಾಮದ ಶಿವಕುಮಾರ್ (45) ಎಂಬುವನು ಮೃತ ದುರ್ದೈವಿ. ಪತಿ ಕಳೆದುಕೊಂಡ ಪತ್ನಿ, ಮಗ ಮತ್ತು ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿತು. ನಿರ್ಲಕ್ಷ್ಯ ಮನೋಭಾವ ಹೊಂದಿರುವ ಕಾರ್ಖಾನೆಯ ಆಡಳಿತ ಮಂಡಳಿಯಿಂದ ಈ ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಕಿಡಿಕಾರಿದರು. ಕಳೆದ ಮೂರು ತಿಂಗಳ ಹಿಂದೆ ಕಾರ್ಖಾನೆಯ ಕೆಲಸದ ಸಮಯದಲ್ಲಿ ಕಸ ಹೊಡೆಯುತ್ತಿದ್ದಾಗ ಮೇಲಿಂದ ಬಿದ್ದ ಪರಿಣಾಮ ಶಿವಕುಮಾರ್ ಸೊಂಟ ಮುರಿದಿದ್ದಲ್ಲದೆ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು ಎನ್ನಲಾಗಿದ್ದು, ಮೈಸೂರಿನ ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಯಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ನಿಧನ ಹೊಂದಿದ್ದಾನೆ. ಆದರೆ ಕಾರ್ಖಾನೆಯ ಆಡಳಿತ ಮಂಡಳಿಯು ನೌಕರನ ಕುಟುಂಬಕ್ಕೆ ಯಾವುದೇ ಸೌಲಭ್ಯ ಒದಗಿಸಿಲ್ಲ ಎಂದು ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಮೃತನ ಪುತ್ರ ಮನೋಜ್ ಮಾತನಾಡಿ, ನನ್ನ ತಂದೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ. ಸೌಜನ್ಯಕ್ಕಾದರೂ ಕಾರ್ಖಾನೆಯ ಯಾವುದೇ ಸಿಬ್ಬಂದಿ ಬಂದು ಅವರ ಆರೋಗ್ಯ ವಿಚಾರಿಸಿಲ್ಲ. ಅವರಿಗೆ ಸಲ್ಲಬೇಕಾದ ಆರೋಗ್ಯ ವಿಮೆ ಮತ್ತು ಇನ್ನಿತರ ಸೌಲಭ್ಯಗಳನ್ನು ಕೂಡ ತಲುಪಿಸಿಲ್ಲ ಎಂದು ಆರೋಪಿಸಿದರು.

ಪತ್ನಿ ನಂದಿನಿ ಮಾತನಾಡಿ, ನನ್ನ ಪತಿಗೆ ಬಂದ ಕಷ್ಟ ಬೇರೆ ಕಾರ್ಮಿಕರಿಗೆ ಬರಕೂಡದು. ಹಾಗಾಗಿ ಶವವನ್ನಿಟ್ಟು ಪ್ರತಿಭಟಿಸುತ್ತಿದ್ದು, ನಮಗೆ ಬರಬೇಕಾದ ಪರಿಹಾರ, ಆರೋಗ್ಯ ವಿಮೆ ಮತ್ತು ಇನ್ನಿತರ ಸೌಲಭ್ಯ ನೀಡದ ಹೊರೆತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು. ವ್ಯವಸ್ಥಾಪಕರು, ಗುತ್ತಿಗೆದಾರರು, ಎಲೆಕ್ಟ್ರಿಷಿಯನ್‌ರವರ ಮೇಲೆ ದೂರು ನೀಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಸಬ್ ಇನ್ಸ್‌ಪೆಕ್ಟರ್ ತಿರುಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಂಡಿದ್ದಾರೆ.

ಮಹಿಳಾ ಸಬಲೀಕರಣದಿಂದ ದೇಶದ ಅಭಿವೃದ್ಧಿ ಸಾಧ್ಯ

ಪಿರಿಯಾಪಟ್ಟಣ, ಅ.12– ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಧಾನ್ ಫೌಂಡೇಷನ್ ಮೈಸೂರಿನ ಪ್ರಾದೇಶಿಕ ಸಂಯೋಜಕ ಶಂಕರ್ ಪ್ರಸಾದ್ ಹೇಳಿದರು.

ಪಟ್ಟಣದಲ್ಲಿ ಧಾನ್ ಫೌಂಡೇಶನ್ ಸಹಯೋಗದೊಂದಿಗೆ ಮಸಣಿಕಮ್ಮ ಮಹಿಳಾ ಕಳಂಜಿಯ ಒಕ್ಕೂಟದ ವತಿಯಿಂದ ನಡೆದ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಸಂದರ್ಭಕ್ಕೆ ತಕ್ಕಂತೆ ತೆಗೆದುಕೊಳ್ಳುವ ನಿರ್ಧಾರಗಳ ಮೇಲೆ ಕುಟುಂಬದ ಅಭಿವೃದ್ಧಿ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕೆನರಾ ಬ್ಯಾಂಕ್ ಮೈಸೂರಿನ ಸಹಾಯಕ



ಮಹಾ ಪ್ರಬಂಧಕ ಕೆ.ಜೆ.ಎಸ್ ನಾಯಕ್ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದೊಂದಿಗೆ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದರು.

ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಮಾತನಾಡಿ, ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ಕುಟುಂಬದ ನಿರ್ವಹಣೆಯಲ್ಲಿ ಪುರುಷರಷ್ಟೇ ಪ್ರಮುಖ ಪಾತ್ರ ವಹಿಸುತ್ತಿರುವುದು ಶ್ಲಾಘನೀಯ. ಧಾನ್ ಫೌಂಡೇಶನ್ ಸಾಮಾಜಿಕ ಸೇವಾ ಕಾರ್ಯ ಇತರರಿಗೆ ಮಾದರಿಯಾಗಲಿ ಎಂದರು.

ಧಾನ್ ಫೌಂಡೇಶನ್ ಯೋಜನಾ ಕಾರ್ಯನಿರ್ವಾಹಕ ನಾರಾಯಣ್ ಹೆಗಡೆ ಮಾತನಾಡಿ, 2004 ರಲ್ಲಿ ಪ್ರಾರಂಭವಾದ ಸಂಸ್ಥೆ 2010 ರ ನಂತರ ಒಕ್ಕೂಟಗಳನ್ನು ರಚಿಸಿ 13 ವರ್ಷಗಳ ನಿರಂತರ ಮಹಿಳಾ ಸಬಲೀಕರಣದ ಸಾಮಾಜಿಕ ಸೇವೆಯೊಂದಿಗೆ ತಾಲೂಕಿನಲ್ಲಿ ಪ್ರಸ್ತುತ 5 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿ ಕೆನರಾ ಬ್ಯಾಂಕ್ ಸಹಯೋಗದಲ್ಲಿ ಒಕ್ಕೂಟ ಸದಸ್ಯರ ಅಭಿವೃದ್ಧಿಗಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಕಳಂಜಿಯಂ ಚಳುವಳಿ ನಾಯಕಿ ಸುಕನ್ಯಾ, ಒಕ್ಕೂಟ ಅಧ್ಯಕ್ಷೆ ಲತಾ, ಸಬ್ ಇನ್ಸ್ ಪೆಕ್ಟರ್ ಪುಟ್ಟರಾಜು ಮಾತನಾಡಿದರು, ಈ ವೇಳೆ ಮೃತಪಟ್ಟ ಸದಸ್ಯರಿಗೆ ವಿಮೆ ಹಣ, ಒಕ್ಕೂಟಗಳಿಗೆ ಸಾಲದ ಹಣದ ಚೆಕ್ ವಿತರಣೆ ಹಾಗೂ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ಸಂದರ್ಭ ಧಾನ್ ಫೌಂಡೇಶನ್ ಒಕ್ಕೂಟ ಸಂಯೋಜಕರಾದ ಹುಸೇನ್, ಮಂಜುನಾಥ್, ಪ್ರಭುಶಂಕರ್, ಜಯಲಕ್ಷ್ಮಿ, ಕೆನರಾ ಬ್ಯಾಂಕ್ ಕೃಷಿ ಅಧಿಕಾರಿ ಸುಶ್ಮಿತಾ, ವೀರಬಹದ್ದೂರ್, ಸಿಬ್ಬಂದಿ ವಿನೋದ, ಮಂಜುಳಾ, ಮಾದಯ್ಯ, ಮಂಜು, ಸುಮಿತ್ರಾ, ಮಮತಾ, ರಮ್ಯಾ, ರಜಿಯಾ, ಶೋಭಾ, ರತ್ನಾ, ರೂಪ, ಪವಿತ್ರಾ, ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಇದ್ದರು.

ಡಿಆರ್‌ಸಿ ಸಿನಿಮಾಸ್

ದೂ : 4240422/4241800

- ಸ್ಕ್ರೀನ್ 1 ಪೊನ್ನಿಯನ್ ಸೆಲ್ವನ್–1(ತ): ಬೆ.10.05ಕ್ಕೆ, ರಾ.7.05ಕ್ಕೆ, ಕಾಂತಾರ (ಕ): ಮ.1.15ಕ್ಕೆ, ಸಂ.4.10ಕ್ಕೆ, ರಾ.10.15ಕ್ಕೆ.
- ಸ್ಕ್ರೀನ್ 2 ಗುರುಶಿಷ್ಯರು (ಕ): ಸಂ.4ಕ್ಕೆ, ಗುಡ್‌ಬೈ (ಹಿಂ): ಮ.1.25ಕ್ಕೆ, ರಾ.7.10ಕ್ಕೆ, ವಿಕ್ರಂ ವೇದಾ (ಹಿಂ): ಸಂ.4.15ಕ್ಕೆ, ರೋರ್ಸ್ಚಾಚ್ (ಮ): ರಾ.10.05ಕ್ಕೆ.
- ಸ್ಕ್ರೀನ್ 3 ಗುಡ್‌ಬೈ (ಹಿಂ): ಬೆ.10ಕ್ಕೆ, ಸ್ವಾತಿ ಮುತ್ಯಂ (ತೆ): ಮ.12.50ಕ್ಕೆ, ಟಿಕೆಟ್ ಆಫ್ ಪ್ಯಾರಡೈಸ್ (ಇಂ): ಮ.3.15ಕ್ಕೆ, ಸಂ.5.20ಕ್ಕೆ, ದಿ ಗೋಸ್ಟ್ (ತೆ): ರಾ.7.25ಕ್ಕೆ, ಗಾಡ್‌ಫಾದರ್ (ತೆ): ರಾ.10.10ಕ್ಕೆ.
- ಸ್ಕ್ರೀನ್ 4 ಕಾಂತಾರ (ಕ): ಬೆ.10.10ಕ್ಕೆ, ಮ.1.05ಕ್ಕೆ, ರಾ.7.10ಕ್ಕೆ, ಪೊನ್ನಿಯನ್ ಸೆಲ್ವನ್–1(ತ): ಸಂ.4ಕ್ಕೆ, ತೋತಾಪುರಿ –1(ಕ): ರಾ.10.05ಕ್ಕೆ.

ಐನಾಕ್ಸ್ ಮೂವೀಸ್

INOX LIVE THE MOVIE

ದೂ : 2533444 / 2433456

- ಸ್ಕ್ರೀನ್ 1 ಕಾಂತಾರ (ಕ): ಬೆ.9.15ಕ್ಕೆ, ಮ.12.15ಕ್ಕೆ, ಮ.3.20ಕ್ಕೆ, ಸಂ.6.25ಕ್ಕೆ, ರಾ.9.30ಕ್ಕೆ.
- ಸ್ಕ್ರೀನ್ 2 ಕಾಂತಾರ (ಕ): ಬೆ.10.10ಕ್ಕೆ, ಮ.1.15ಕ್ಕೆ, ಸಂ.4.20ಕ್ಕೆ, ರಾ.7.25ಕ್ಕೆ, ರಾ.10.30ಕ್ಕೆ.
- ಸ್ಕ್ರೀನ್ 3 ಗಾಡ್‌ಫಾದರ್ (ತೆ): ಬೆ.9.35ಕ್ಕೆ, ಮ.3.45ಕ್ಕೆ, ರಾ.10.20ಕ್ಕೆ, ದಿ ಗೋಸ್ಟ್ (ತೆ): ಮ.12.50ಕ್ಕೆ, ಗುರುಶಿಷ್ಯರು (ಕ): ರಾ.7ಕ್ಕೆ.
- ಸ್ಕ್ರೀನ್ 4 ಪೊನ್ನಿಯನ್ ಸೆಲ್ವನ್ –1(ತ): ಬೆ.9.30ಕ್ಕೆ, ಮ.3.35ಕ್ಕೆ, ರಾ.10.10ಕ್ಕೆ, ತೋತಾಪುರಿ –1(ಕ): ಮ.12.45ಕ್ಕೆ, ವಿಕ್ರಮ್ ವೇದಾ (ಹಿಂ): ಸಂ.6.55ಕ್ಕೆ.

ಮೈಸೂರು ವಿಷನ್ ಸಿನಿಮಾ

ದೂ : 0821–2973519

- ಸ್ಕ್ರೀನ್ 1 ದಿ ಚೆಕ್ ಮೇಟ್ (ಕ): ಬೆ.10ಕ್ಕೆ, ಗುರುಶಿಷ್ಯರು (ಕ): ಮ.12.50ಕ್ಕೆ, ಗಾಡ್ ಫಾದರ್ (ತೆ): ಸಂ.4ಕ್ಕೆ, ರಾ.9.50ಕ್ಕೆ, ದಿ ಗೋಸ್ಟ್ (ತೆ): ರಾ.7.05ಕ್ಕೆ.
- ಸ್ಕ್ರೀನ್ 2 ಕಾಂತಾರ (ಕ): ಬೆ.9.55ಕ್ಕೆ, ಮ.12.55ಕ್ಕೆ, ಮ.3.55ಕ್ಕೆ, ಸಂ.6.55ಕ್ಕೆ, ರಾ.10ಕ್ಕೆ.
- ಸ್ಕ್ರೀನ್ 3 ಕಾಂತಾರ (ಕ): ಬೆ.11.40ಕ್ಕೆ, ಮ.3.10ಕ್ಕೆ, ಪೊನ್ನಿಯನ್ ಸೆಲ್ವನ್–1 (ತ): ಸಂ.6.15ಕ್ಕೆ, ರಾ.9.30ಕ್ಕೆ.
- ಸ್ಕ್ರೀನ್ 4 ಗುರುಶಿಷ್ಯರು (ಕ): ಬೆ.10.45ಕ್ಕೆ, ದಿ ಗೋಸ್ಟ್ (ತೆ): ಮ.3.45ಕ್ಕೆ, ವಿಕ್ರಮ್ ವೇದಾ (ಹಿಂ): ಸಂ.6.30ಕ್ಕೆ, ಕಾಂತಾರ (ಕ): ರಾ.9.40ಕ್ಕೆ.

ಪಿವಿಆರ್ ಸಿನಿಮಾಸ್

PVR CINEMAS

ಮೊ.ನಂ: 8951357139

ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ಕಾಂತಾರ (ಕ): ಬೆ.8.35ಕ್ಕೆ, ಮ.12.30ಕ್ಕೆ, ಮ.3.40ಕ್ಕೆ, ಸಂ.6.50ಕ್ಕೆ, ರಾ.10ಕ್ಕೆ, ತೋತಾಪುರಿ 1(ಕ): ಬೆ.10.30ಕ್ಕೆ, ಸಂ.4.25ಕ್ಕೆ, ರಾ.7.20ಕ್ಕೆ, ರಾ.10.15ಕ್ಕೆ, ಗುರು ಶಿಷ್ಯರು (ಕ): ಬೆ.10.15ಕ್ಕೆ, ಬ್ರಹ್ಮಾಸ್ತ್ರ (3ಡಿ)(ಹಿಂ): ಬೆ.11.30ಕ್ಕೆ, ಸಂ.6.30ಕ್ಕೆ, ರಾ.10ಕ್ಕೆ, ಪೊನ್ನಿಯನ್ ಸೆಲ್ವನ್–1(ತ): ಬೆ.8ಕ್ಕೆ, ಬೆ.8.30ಕ್ಕೆ, ಮ.12ಕ್ಕೆ, ಮ.3.30ಕ್ಕೆ, ರಾ.7ಕ್ಕೆ, ರಾ.10.30ಕ್ಕೆ, ನಾನೇ ವರುವೇನ್ (ತ): ಬೆ.10.50ಕ್ಕೆ, ಮ.1.30ಕ್ಕೆ, ರಾ.7.35ಕ್ಕೆ, ಅವತಾರ್ ರೀ ರಿಲೀಸ್ (ಇಂ): ಮ.3ಕ್ಕೆ, ಡೋಂಟ್ ವರಿ ಡಾರ್ಲಿಂಗ್ (ಇಂ): ಸಂ.4.10ಕ್ಕೆ, ವಿಕ್ರಮ್ ವೇದ (ಹಿಂ): ಬೆ.9ಕ್ಕೆ, ಬೆ.11.45ಕ್ಕೆ, ಮ.3.15ಕ್ಕೆ, ಸಂ.6.45ಕ್ಕೆ, ರಾ.10.15ಕ್ಕೆ, ಚುಪ್ (ಹಿಂ): ಮ.1.25ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಪದ್ಮ ಚಿತ್ರಮಂದಿರ	(ದೂ: 2521923)
ಗಾಡ್‌ಫಾದರ್ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ಕಾಂತಾರ (ಕ)	4 ಪ್ರದರ್ಶನಗಳು
ಉಮಾ ಚಿತ್ರಮಂದಿರ	(ದೂ: 2520009)
ಮಿಸ್ ಮಲ್ಲಿಗೆ (ಕ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ಗಾಡ್‌ಫಾದರ್ (ಹಿ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಕಾಂತಾರ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಗುರು ಶಿಷ್ಯರು (ಕ)	4 ಪ್ರದರ್ಶನಗಳು
ರಾಜ್‌ಕಮಲ್	
ಪುನ್ನಿಯಿನ್ ಸೆಲ್ವನ್ ಭಾಗ–1(ತ)	4 ಪ್ರದರ್ಶನಗಳು
ಸಂಗಂ	
ತೋತಾಪುರಿ (ಕ)	4 ಪ್ರದರ್ಶನಗಳು
ಲಿಡೋ	
ಗಾಡ್‌ಫಾದರ್ (ತೆ)	4 ಪ್ರದರ್ಶನಗಳು
ತಿಬ್ಬಾದೇವಿ	
ಗಾಡ್‌ಫಾದರ್ (ಹಿ)	4 ಪ್ರದರ್ಶನಗಳು
ಪ್ರಭಾ	
ಘೋಸ್ಟ್ (ತೆ)	4 ಪ್ರದರ್ಶನಗಳು

ಮೈಸೂರು ರೇಸುಗಳು–2022



14ನೇ ದಿನ, ಗುರುವಾರ 13–10–2022

ಇಂದಿನ ರೇಸಿಗೆ ನಮ್ಮ ಆಯ್ಕೆ

(ಮೊದಲನೇ ರೇಸ್ ಮಧ್ಯಾಹ್ನ 2.00 ಗಂಟೆಗೆ)

I. ವಾಲರೋಸ್ ಪ್ಲೇಟ್–1400 ಮೀ. ರೇಟೆಡ್ 00 ರಿಂದ 25. ಮ.2.00ಕ್ಕೆ
1. ಎಲೈಟ್ ಏಜೆಂಟ್ 2. ಪೆಡ್‌ರಿಕೊ 3. ಝೂ ಝೂ ಜಸ್ಟ್

II. ರಂಗನತಿಟ್ಟು ಪ್ಲೇಟ್ ಡಿ2–1200 ಮೀ. ರೇಟೆಡ್ 20 ರಿಂದ 45. (NO WHIP) ಮೈಸೂರ್ ಬೇಸ್ಡ್ ಹಾರ್ಸ್. ಮ.2.30ಕ್ಕೆ
1 ಎಲಿವಾಟೊ 2. ಕ್ವಾಂಡೊ ಕ್ವಾಂಡೊ 3. ರೊಮ್ಯಾಂಟಿಕ್ ಆರ್ಟ್

III. ಕುರುಕ್ಷೇತ್ರ ಪ್ಲೇಟ್–1400 ಮೀ. ರೇಟೆಡ್ 20 ರಿಂದ 45. ಮ.3.00ಕ್ಕೆ
1 ಸ್ಮೈಲ್ ಅರೌಂಡ್ 2. ಪಾಸ್ ಬೈಂಡರ್ 3. ಮೈ ಒನ್ ಅಂಡ್ ಒನ್ಲಿ

IV. K.ತಮ್ಮಣ್ಣಗೌಡ ಮೆಮೋರಿಯಲ್ ಟ್ರೋಫಿ–1200 ಮೀ. ರೇಟೆಡ್ 60 ಮತ್ತು 85. ಮ.3.30ಕ್ಕೆ
1. ಅನ್‌ಐಡ್‌ಲಿಂಗ್ 2. ಲಕ್ಕಿ ಚಾನ್ಸ್ 3. ಬ್ರೊನ್ ಯಿಲ್ಡ್

V. F.K. ಇರಾನಿ ಮೆಮೋರಿಯಲ್ ಮಿಲಿಯನ್–1400 ಮೀ. 3 ವರ್ಷ (ಟರ್ಮ್ಸ್) ಮ.4.00ಕ್ಕೆ
1. ಫೂಲಿಷ್ ಗರ್ಲ್ 2. ಟ್ರೆವೆಲಿಯಸ್

VI. ತೀರ್ಥಹಳ್ಳಿ ಪ್ಲೇಟ್–1400 ಮೀ. ರೇಟೆಡ್ 40 ರಿಂದ 65. ಮ.4.30ಕ್ಕೆ
1. ಡೌಗಾಲ್ಸ್ 2. ಎಕ್ಸಾಟ್ರಾಡಿಧನರಿ 3. ಜಾನಿಬ್ರೇವೊ

VII. ರಂಗನತಿಟ್ಟು ಪ್ಲೇಟ್ ಡಿ1–1200 ಮೀ. ರೇಟೆಡ್ 20 ರಿಂದ 45. (ನೋ ವಿಫ್) ಮೈಸೂರ್ ಬೇಸ್ಡ್ ಹಾರ್ಸ್. ಸಂ.5.00ಕ್ಕೆ
1 ವಿಜಯ ಫಾಲ್ಕನ್ 2 ಸ್ಟಾರ್ ಜ್ಯೂವೆಲ್ 3. ಮಿಸ್ಟಿಕ್ ಡಿವೈನ್

ದಿನದ ಅತ್ಯುತ್ತಮ........................	: **ಡೌಗಾಲ್ಸ್**
ಡಬ್ಬಲ್........................	: **ಅನ್‌ಐಡ್‌ಲಿಂಗ್, ಫೂಲಿಷ್ ಗರ್ಲ್**
ಜಾಕ್‌ಪಾಟ್........................	: 3, 4, 5, 6 ಮತ್ತು 7
I ಟ್ರಿಬಲ್........................	: 2, 3 ಮತ್ತು 4
II ಟ್ರಿಬಲ್........................	: 5, 6 ಮತ್ತು 7
ಎಕ್ಸ್‌ಆಕ್ಟ್........................	: 6 ಮತ್ತು 7

ಟಿಪ್‌ಸ್ಟರ್ ಪಿಜೆಸಿ

ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು, ಅ.12– ಮೈಸೂರು ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಗೌರವ ಸಮಾದೇಷ್ಟರ ಹುದ್ದೆಗೆ ಕರ್ನಾಟಕ ಗೃಹ ರಕ್ಷಕರ ನಿಯಮ 1963 ರ ನಿಯಮ 3–ಬಿ ಅನ್ವಯ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಅರ್ಜಿಗಳನ್ನು ಅಕ್ಟೋಬರ್ 31 ರೊಳಗೆ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು. ಒಂದು ಪ್ರತಿಯನ್ನು ಮೈಸೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಹತೆ ಕನಿಷ್ಠ ಪದವಿಯನ್ನು ಮಾಡಿರಬೇಕು ಹಾಗೂ 50 ವರ್ಷದೊಳಗಿನವರಾಗಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೈಸೂರಲ್ಲಿ ಪಿಎಂ ವಿಷನ್-2047 ಛಾಯಾಚಿತ್ರ ಪ್ರದರ್ಶನ

ಏಳು ದಿನಗಳ ಪ್ರದರ್ಶನಕ್ಕೆ ಪ್ರವೇಶ ಉಚಿತ





ಮೈಸೂರು, ಅ.12(ಆರ್‌ಕೆ)- ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರದ 8 ವರ್ಷಗಳ ಸಾಧನೆ ಮತ್ತು ಪ್ರಧಾನಮಂತ್ರಿಯವರ ವಿಷನ್-2047 ಬಿಂಬಿಸುವ 7 ದಿನಗಳ ಛಾಯಾಚಿತ್ರ ಪ್ರದರ್ಶನ ಮತ್ತು ವಿಚಾರ ಸಂಕಿರಣ ಇಂದಿನಿಂದ ಆರಂಭವಾಯಿತು.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 8 ವರ್ಷಗಳ ಸಾಧನೆಯನ್ನು ಪ್ರಸ್ತುತಪಡಿಸುವ ಮಾಹಿತಿ ಪುಸ್ತಿಕೆಯನ್ನು ಬಿಡುಗಡೆ ಮಾಡಿದ ಸಚಿವರು, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (AIISH) ಕೊಡ ಮಾಡುವ ಶ್ರವಣ ಉಪಕರಣಗಳನ್ನು ಐವರು ಹಿರಿಯ ನಾಗರಿಕರಿಗೆ ಸಾಂಕೇತಿಕವಾಗಿ ನೀಡಿದರು.

ಇದೇ ವೇಳೆ ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಸರ್ಕಾರದಿಂದ ನೀಡುವ ತಲಾ 1 ಲಕ್ಷ ರೂ. ಪರಿಹಾರ ಹಣದ ಚೆಕ್ ಅನ್ನು ಹಸ್ತಾಂತರಿಸಿದ ಸಚಿವರು, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಮಹತ್ವ ಸಾರುವ ಪ್ರಚಾರ ವಾಹನಕ್ಕೂ ಇದೇ ಸಂದರ್ಭ ಹಸಿರು ನಿಶಾನೆ ತೋರಿದರು. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಧಾನಮಂತ್ರಿಯವರು ದಿನಕ್ಕೆ ಹದಿನೆಂಟು ಗಂಟೆಗಳ ಕಾಲ ಕೆಲಸವನ್ನು ಮಾಡುತ್ತಾರೆ. ಎಲ್ಲ ವರ್ಗದ ಜನರಿಗೆ ಸೌಲಭ್ಯಗಳನ್ನು ನೀಡಿದ್ದಾರೆ. ಕೊರೊನಾವನ್ನು ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ದೇಶದ ಎಲ್ಲ ಜನರಿಗೂ ಉಚಿತ ಲಸಿಕೆಯನ್ನು ನೀಡಿದರು. 80 ಕೋಟಿ ಜನರಿಗೆ ಕೊರೊನಾ ಸಂದರ್ಭದಲ್ಲಿ ಪಡಿತರವನ್ನು ನೀಡಿದರು. ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದು, ಈಗಾಗಲೇ 10 ಕೋಟಿ ಜನ ಇದರ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸಂಸದ ಪ್ರತಾಪ್ ಸಿಂಹ ಮಾತನಾಡಿ, ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸ್ವಾತಂತ್ರ್ಯ ದಿನಾಚರಣೆಯಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ನರೇಂದ್ರ ಮೋದಿ ಅವರು, ಮಹಾತ್ಮಗಾಂಧಿ ಅವರ ಸಂಕಲ್ಪದಂತೆ ಸ್ವಚ್ಛ ಸರ್ವೇಕ್ಷಣೆ ಯೋಜನೆಯನ್ನು ಘೋಷಿಸಿ, ಇಡೀ ದೇಶದ ಸ್ವಚ್ಛತೆಗೆ ಆದ್ಯತೆ ನೀಡಿದರು ಎಂದರು. ಜನ್-ಧನ್ ಯೋಜನೆ ಮೂಲಕ ರಾಷ್ಟ್ರದ 32 ಕೋಟಿ ಜನರಿಗೆ ಬ್ಯಾಂಕ್ ಖಾತೆ ತೆರೆದು ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವುದು, ಮನೆ-ಮನೆಗೆ ಗ್ಯಾಸ್ ಸಿಲಿಂಡರ್ ಪೂರೈಕೆ, ಸಣ್ಣ ರೈತರಿಗೆ ಪ್ರೋತ್ಸಾಹ ಧನ, ಆತ್ಮನಿರ್ಭರ ಯೋಜನೆ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ, ಅಮೃತ ಯೋಜನೆ ಮೂಲಕ ಸಮಗ್ರ ಕುಡಿಯುವ ನೀರು ಪೂರೈಕೆ, ವಿಮಾನ ನಿಲ್ದಾಣ ಅಭಿವೃದ್ಧಿ, ರೈಲುಗಳ ಸಂಚಾರ ಹೆಚ್ಚಳ, ಗ್ಯಾಸ್ ಪೈಪ್‌ಲೈನ್ ಸೇರಿದಂತೆ ಹತ್ತು-ಹಲವು ಯೋಜನೆಗಳನ್ನು ಪ್ರಧಾನಮಂತ್ರಿಗಳು ಮೈಸೂರು ಭಾಗಕ್ಕೆ ಕೊಟ್ಟಿದ್ದಾರೆ ಎಂದು ಪ್ರತಾಪ್ ಸಿಂಹ ತಿಳಿಸಿದರು. ಮೇಯರ್ ಶಿವಕುಮಾರ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ನಗರ ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಕೇಂದ್ರ ಸಂವಹನ ಇಲಾಖೆ ಮಹಾನಿರ್ದೇಶಕ ಎಸ್.ವೆಂಕಟೇಶ್ವರ, ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ.ರವೀಂದ್ರ, ಉಪ ನಿರ್ದೇಶಕಿ ಡಾ. ಟಿ.ಸಿ.ಪೂರ್ಣಿಮಾ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತ ರೆಡ್ಡಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆಯುಷ್ಮಾನ್ ಭಾರತ್, ಸಶಕ್ತ ರೈತ-ಸಮೃದ್ಧ ಭಾರತ, ಆದಿವಾಸಿಗಳ ಅಭಿವೃದ್ಧಿ ಖಾತ್ರಿ, ರಾಷ್ಟ್ರೀಯ ಶಿಕ್ಷಣ ನೀತಿ, ದಿವ್ಯಾಂಗರ ಸಬಲೀಕರಣ, ಭಾರತದ ಸ್ವಾತಂತ್ರ್ಯ ಚಳುವಳಿಯ ಘಟನಾವಳಿಗಳು, ಆಯಿಷ್ ಸೇವೆ, ಜೆಎಸ್‌ಎಸ್ ರೇಡಿಯೋ ಮುಂತಾದ ವಿಷಯಗಳ ವಸ್ತುಪ್ರದರ್ಶನ ಹಾಗೂ ಛಾಯಾಚಿತ್ರ ಪ್ರದರ್ಶನ ಆಯೋಜಿಸಿದ್ದು, ಪ್ರತೀ ದಿನ ಬೆಳಗ್ಗೆ 10.30 ರಿಂದ ಸಂಜೆ 5.30 ಗಂಟೆವರೆಗೆ ತೆರೆದಿರುವ ಛಾಯಾಚಿತ್ರ ಪ್ರದರ್ಶನವು ಅಕ್ಟೋಬರ್ 18ರಂದು ಅಂತ್ಯವಾಗಲಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ.

ನಗರಸಭಾ ಕಾರ್ಯಾಲಯ
ಚಾಮರಾಜನಗರ

ಸಂಖ್ಯೆ: ನಸಚಾ/ತಾಂ.ವಿ/ಕೆ.ಅ/ಟಿ.ಎನ್-/2022-23 ದಿನಾಂಕ: 11-10-2022

ಅಲ್ಪಾವಧಿ ಟೆಂಡರ್ ಪ್ರಕಟಣೆ
(ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ)

ಚಾಮರಾಜನಗರ ನಗರಸಭೆಯ ಅನುದಾನದಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ನಿಯಮ 2000 ಹಾಗೂ ತಿದ್ದುಪಡಿ ನಿಯಮ 2001ಕ್ಕೆ ಒಳಪಟ್ಟು ನೋಂದಾಯಿತ ಅರ್ಹ ಗುತ್ತಿಗೆದಾರರಿಂದ ಕೆ.ಡಬ್ಲ್ಯೂ-1 ನಿಯಮಗಳಿಗನುಸಾರ ಏಕ-ಲಕೋಟೆ ಪದ್ಧತಿಯಲ್ಲಿ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಗುತ್ತಿಗೆದಾರರು ಟೆಂಡರ್ ವಿವರಗಳನ್ನು **www.eproc.karnataka.gov.in** ವೆಬ್‌ಸೈಟ್ ಮೂಲಕ ಪಡೆದುಕೊಂಡು ನಂತರ ಭರ್ತಿ ಮಾಡಿದ ಟೆಂಡರನ್ನು ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ ಸಲ್ಲಿಸತಕ್ಕದ್ದು. ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಆನ್‌ಲೈನ್‌ನಲ್ಲಿ ಗುತ್ತಿಗೆದಾರರು ಭರ್ತಿ ಮಾಡಿದ ಟೆಂಡರ್ ಅನ್ನು ಸಲ್ಲಿಸಲು ಕೊನೆಯ ದಿನಾಂಕ 18-10-2022 ಸಂಜೆ 5-30 ಗಂಟೆಯವರೆಗೆ. ಟೆಂಡರ್ ತೆರೆಯುವ ದಿನಾಂಕ 20-10-2022, ಬೆಳಿಗ್ಗೆ 11-30 ಗಂಟೆ. ಈ ಕೆಳಕಂಡ ಎಲ್ಲಾ ಕಾಮಗಾರಿಗಳ ಪೂರ್ಣಗೊಳಿಸುವ ಅವಧಿ: 07 ದಿನಗಳು. **1.** DMA/2022-23/WS/WORK_INDENT/139572 ಅಂದಾಜು ಮೊತ್ತ ರೂ. 5.00 ಲಕ್ಷ ; **EMD Rs. 12,500 ;** ಕಾಮಗಾರಿಯ ವಿವರಗಳನ್ನು ಕಛೇರಿಯ ಪ್ರಕಟಣೆ ಫಲಕದಲ್ಲಿ ಪ್ರಕಟಿಸಲಾಗುವುದು, ಇತರೆ ಷರತ್ತುಗಳ ಬಗ್ಗೆ ಸಂಬಂಧಪಟ್ಟ ತಾಂತ್ರಿಕ ಶಾಖೆಯಲ್ಲಿ ಹಾಗೂ **www.eproc.karnataka.gov.in** ವೆಬ್‌ಸೈಟ್‌ನಲ್ಲಿ ತಿಳಿದುಕೊಳ್ಳಬಹುದು.

ಸಹಿ/- ಪೌರಾಯುಕ್ತರು, ನಗರಸಭೆ, ಚಾಮರಾಜನಗರ

ವಾಸಾಸಂಇ:ಹಿಸನಿ:ಚಾನಗರ:341:2022-23

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಕಾರ್ಯಪಾಲಕ ಅಭಿಯಂತರರವರ ಕಛೇರಿ
ಕನನೀಸ ಮತ್ತು ಒಚ ಮಂಡಳಿ, ನಗರ ವಿಭಾಗ (ಜೆ.ಎನ್.ನರ್ಮ್)
ಜಲಭವನ, 2ನೇ ಮಹಡಿ, ಪಿ-4, 10ನೇ ಮುಖ್ಯ ರಸ್ತೆ, 3ನೇ ಅಡ್ಡರಸ್ತೆ, ಸರಸ್ವತಿಪುರಂ, ಮೈಸೂರು-570009. Mob: 9480813129 ಇ-ಮೇಲ್: kwbmysjnee@gmail.com

ಅಲ್ಪಾವಧಿ ಟೆಂಡರ್ ಪ್ರಕಟಣೆ

ಮೈಸೂರು ತಾಲ್ಲೂಕಿನ ಹೂಟಗಳ್ಳಿ ನಗರ ಸಭೆ ಮತ್ತು ಬೋಗಾದಿ ಪಟ್ಟಣ ಪಂಚಾಯಿತಿಗಳಿಗೆ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಲು ಸರ್ವೆ, ವಿನ್ಯಾಸ ನಕ್ಷೆ ತಯಾರಿಸುವ ಕಾಮಗಾರಿಯ ಅಲ್ಪಾವಧಿ ಟೆಂಡರ್ ಪ್ರತ್ಯೇಕವಾಗಿ ಕರೆಯಲಾಗಿದ್ದು, ಟೆಂಡರ್ ಮೊತ್ತ-ತಲಾ ರೂ. 4,95,600/-, ರೂ. 4,20,000/- ಹಾಗೂ ಖಾಲಿ ಟೆಂಡರ್ ಪುಸ್ತಕದ ಬೆಲೆ ತಲಾ -ರೂ. 2,300/- ಅರ್ಜಿ ಸಲ್ಲಿಸಲು ಕೊನೆಯ ದಿ: 19.10.2022, ಖಾಲಿ ಟೆಂಡರ್ ಪತ್ರಗಳನ್ನು ವಿತರಿಸುವ ದಿ: 19.10.2022 ತನಕ, ಭರ್ತಿ ಮಾಡಿದ ಟೆಂಡರ್ ಸಲ್ಲಿಸಲು ಕೊನೆಯ ದಿ: 20.10.2022, ಇತರೆ ಮಾಹಿತಿ ಕಚೇರಿಯಿಂದ ಪಡೆಯಬಹುದಾಗಿದೆ.

ಸಹಿ/- ಕಾರ್ಯಪಾಲಕ ಅಭಿಯಂತರರು

KARNATAKA URBAN WATER SUPPLY & DRAINAGE BOARD
OFFICE OF THE EXECUTIVE ENGINEER
City Division (JnNURM),'Jalbhavan" Second Floor, Plot No-4, 10th Main, 34 Cross, Saraswathipuram, Mysuru - 570 009.
Mobile No.9480813129, Email: kwbmysjnee@gmail.com

No: KWB/MYS/EE/JN-NURM/TEC/AE-3/F-1867/1353/2022-23, Date:10.10.2022

SHORT TERM TENDER NOTIFICATION

Sealed Item Rate tenders are invited from the eligible Consultant for the following works. Requisition for the Blank tender forms with the cost as shown against the work should be given from 13.10.2022 to 19.10.2022 upto 5.30 PM and the blank tender forms will be issued during office hours. The completed tenders will be received in this office upto 5.00 PM on 20.10.2022. If possible, the tenders will be opened on the same day or next working day.

Further details can be obtained in this office on all working days.

S.l. No	Name of the work	Amount put to tender (Rs.)	Earnest Money Deposit (Rs.)	Cost of Blank Tender form inclusive of all taxes (Rs.)	Completion period
1.	Conducting Survey work for preparation of DPR under AMRUT 2.0 for providing Water Supply scheme to Hootagalli Town under DC work of Hootagalli CMC.	Rs.4,95,600/-	12,400/-	2300/-	15 Days
2.	Conducting Survey work for preparation of DPR under AMRUT 2.0 for providing Water Supply scheme to DC work of Bogadhi Town Panchayath.	Rs.4,20,000/-	10,500/-	2,300/-	15 Days

Right to accept or reject the tender rests with the Executive Engineer, KUWS & D Board, City Division (JNNURM) Mysuru without assigning any reason.

The Tenderers are requested to note the minimum qualification criteria specified in the bid-document to qualify for award of the contract.

Sd/-Executive Engineer, KUWS & D Board, City Division (JNNURM), Mysuru.

ದಿ ಸಿಟಿ ಕೋ-ಅಪರೇಟಿವ್ ಬ್ಯಾಂಕ್ ನಿಯಮಿತ, ಮೈಸೂರು
ಶ್ರೀ ಹರ್ಷಾ ರೋಡ್, ಮೈಸೂರು-570001.

ನಿಯಮ 8(1) ಪರಿಶಿಷ್ಟ IV, ಕಬ್ಜೆ (ಸ್ವಾಧೀನ) ವಹಿಸುವ ಬಗೆಗಿನ ತಿಳುವಳಿಕೆ ನೋಟೀಸ್

ಸೆಕ್ಯೂರಿಟೈಜೇಶನ್ ಅಂಡ್ ರೀಕನ್‌ಸ್ಟ್ರಕ್ಷನ್ ಆಫ್ ಫೈನಾನ್ಸಿಯಲ್ ಅಸೆಟ್ಸ್ ಮತ್ತು ಎನ್‌ಫೋರ್ಸ್‌ಮೆಂಟ್ ಆಫ್ ಸೆಕ್ಯೂರಿಟಿ ಇಂಟರೆಸ್ಟ್ ಅಧಿನಿಯಮ 2002ರ ಅನ್ವಯ ಕೆಳಸಹಿದಾರರು **ದಿ ಸಿಟಿ ಕೋ-ಅಪರೇಟಿವ್ ಬ್ಯಾಂಕ್ ನಿಯಮಿತ, ಶ್ರೀ ಹರ್ಷಾ ರೋಡ್, ಮೈಸೂರು-570001.** ಇದರ ಅಧಿಕಾರ ಹೊಂದಿದ ಅಧಿಕಾರಿಯಾಗಿದ್ದು ಮತ್ತು ಸೆಕ್ಯೂರಿಟಿ ಇಂಟರೆಸ್ಟ್ (ಎನ್‌ಫೋರ್ಸ್‌ಮೆಂಟ್) ನಿಯಮಗಳು 2002ರ ನಿಯಮ 3 ಓದಿಕೊಂಡಂತೆ ಕಲಂ 13(2)ರ ಅನ್ವಯ ಪ್ರದತ್ತವಾಗಿರುವ ಅಧಿಕಾರಗಳನ್ನು ಚಲಾಯಿಸಿ, ಈ ಕೆಳಕಂಡ ಸಾಲಗಾರರುಗಳು /ಕಾನೂನುಬದ್ಧ ಉತ್ತರಾಧಿಕಾರಿಗಳಾದವರುಗಳಿಗೆ ಸಾಲವನ್ನು ಮರು ಪಾವತಿಸಲು ತಗಾದೆ ಸೂಚನೆಯನ್ನು ನೀಡಲಾಗಿತ್ತು. ಸದರಿ ಸೂಚನೆ 60 ದಿನಗಳ ಒಳಗೆ ಸೂಚಿಸಿರುವ ಮೊಬಲಗನ್ನು ಬಡ್ಡಿಯೊಂದಿಗೆ ಮರು ಪಾವತಿ ಮಾಡಬೇಕಿತ್ತು.

ಸಾಲಗಾರರುಗಳು ಸಾಲದ ಹಣವನ್ನು ಮರುಪಾವತಿ ಮಾಡಲಿಲ್ಲವಾದ್ದರಿಂದ ಸಾಲಗಾರರುಗಳಿಗೆ ಮತ್ತು ಸಮಸ್ತ ಸಾರ್ವಜನಿಕರಿಗೆ ಈ ಮೂಲಕ ಸೂಚಿಸುವುದೇನೆಂದರೆ ಸದರು ನಿಯಮದ ಕಲಂ 9 ಅನ್ನು ಓದಿಕೊಂಡಂತೆ ಸದರಿ ಆಕ್ಟ್ ಪ್ರಕರಣ 13(4) ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡ ದಿನಾಂಕಗಳಂದು ವಿವರಿಸಲಾಗಿರುವ ಸ್ವತ್ತುಗಳನ್ನು ಕೆಳ ಸಹಿದಾರರು ವಶಪಡಿಸಿಕೊಂಡಿರುತ್ತಾರೆ. ನಿರ್ದಿಷ್ಟವಾಗಿ ಸಾಲಗಾರರುಗಳಿಗೆ, ಕಾನೂನು ಬದ್ಧ ಉತ್ತರಾಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಈ ಮೂಲಕ ಎಚ್ಚರಿಕೆ ನೀಡುವುದೇನೆಂದರೆ ಯಾರೊಬ್ಬರು ಸಹ ಸದರಿ ಸ್ವತ್ತುಗಳ ಬಗ್ಗೆ ವ್ಯವಹರಿಸಬಾರದು ಮತ್ತು ಸದರಿ ಸ್ವತ್ತಿನ ಬಗ್ಗೆ ಯಾವುದೇ ವ್ಯವಹಾರ ನಡೆಸಿದ್ದೆ ಆದರೆ **ದಿ ಸಿಟಿ ಕೋ-ಅಪರೇಟಿವ್ ಬ್ಯಾಂಕ್ ನಿಯಮಿತ, ಶ್ರೀ ಹರ್ಷಾ ರೋಡ್, ಮೈಸೂರು-570001.**, ಬಾಕಿ ಇರುವ ಮೊತ್ತ ಮತ್ತು ಇದರ ಮೇಲಿನ ಬಡ್ಡಿ ಬಾಕಿ ಚುಕ್ತ ಮಾಡುವುದಕ್ಕೆ ಅದು ಒಳಪಟ್ಟಿರುತ್ತದೆ.

ಕ್ರ.ಸಂ.	ಸಾಲಗಾರರ ಹೆಸರು	ಡಿಮ್ಯಾಂಡ್ ನೋಟಿಸು ದಿನಾಂಕ	ಸ್ವಾಧೀನ ಪಡಿಸಿಕೊಂಡ ದಿನಾಂಕ	ಬಾಕಿ ಇರುವ ಮೊತ್ತ (ರೂಗಳಲ್ಲಿ)	ಸ್ಥಿರಾಸ್ತಿಗಳ ವಿವರಗಳು
1.	ಸಿ.ಎಂ.ಜಯಪ್ರಕಾಶ್, # 3807, 16ನೇ ಕ್ರಾಸ್, ತಿಲಕನಗರ, ಮೈಸೂರು	5.8.2021	30.10.2021	ಖಾತೆ ನಂ 632981 10,50,000/- 5.8.2021ರಿಂದ ಬಡ್ಡಿ+ಇತರೆ ವೆಚ್ಚಗಳು	ಮೈಸೂರು ನಗರ ಮಂಡಿ ಮೊಹಲ್ಲ 2ನೇ ಈದಿಗಾ, 3ನೇ ಮೇನ್, 15ನೇ ಕ್ರಾಸ್, ತಿಲಕನಗರ, ಮನೆ ನಂ 3807ಪೂ+ಪ $\frac{7.5+22.6}{2}$, ದ+ಉ $\frac{7.6+15}{2}$
2.	ಪಿ.ಶಿವಕುಮಾರ್, # 1780, 2ನೇ ಕ್ರಾಸ್, ಹುಲ್ಲಿನ ಬೀದಿ, ಮೈಸೂರು	12.11.2021	12.1.2022	ಖಾತೆ ನಂ 632985 18,00,000/- 12.11.2021 ರಿಂದ ಬಡ್ಡಿ+ಇತರೆ ವೆಚ್ಚಗಳು	ಮೈಸೂರು ನಗರ ಕೆಆರ್.ಮೊಹಲ್ಲ ಹುಲ್ಲಿನ ಬೀದಿ, ಮನೆ ನಂ 1780, ಹೊಸ ನಂ: ಕೆ3/1, ಪೂ+ಪ - 10.3 ಅಡಿ, ದ+ಉ - 40 ಅಡಿ, ಪೂ- ಮನೆ ನಂ1780/1, ಪ-ಪ್ಯಾಸೇಜ್ ಮತ್ತು ವಿಷಕಂಠಯ್ಯ ಮನೆ, ಉ-ಪ್ಯಾಸೇಜ್ ಮತ್ತು ಕೆಂಪಯ್ಯ ಮನೆ , ದ-ರಸ್ತೆ
3.	ಆರ್. ರವಿಕುಮಾರ್ , #1004, 8ನೇ ಕ್ರಾಸ್, ಸುಣ್ಣದ ಕೇರಿ, ಮೈಸೂರು	12.11.2021	12.1.202	ಖಾತೆ ನಂ 986 11,60,000/- 12.11.2021 ರಿಂದ ಬಡ್ಡಿ+ಇತರೆ ವೆಚ್ಚಗಳು	ಮೈಸೂರು ನಗರ ಕೆ.ಆರ್.ಮೊಹಲ್ಲ ಸುಣ್ಣದಕೇರಿ, 8ನೇ ಕ್ರಾಸ್, ಮನೆ ನಂ 1004, ಪೂ+ಪ-11 ಅಡಿ, ದ+ಉ-25 ಅಡಿ, ಪೂ-ಖಾಸಗಿ ಮನೆ, ಪ-ನೀಲಮ್ಮರವರ ಮನೆ, ಉ-ಗಲ್ಲಿ, ದ-ರಸ್ತೆ
4.	ಮಹಮದ್ ಮಹಿಬುಲ್ಲ ಷರೀಫ್, # 67/1 ಗಣೇಶ ದೇವಸ್ಥಾನದ ರಸ್ತೆ, ಎನ್.ಆರ್. ಮೊಹಲ್ಲಾ, ಮೈಸೂರು	17.06.2022	25.8.2022	ಖಾತೆ ನಂ 989 14,50,000/- 17.06.2022 ರಿಂದ ಬಡ್ಡಿ+ಇತರೆ ವೆಚ್ಚಗಳು	ಮೈಸೂರು ನಗರ ಎನ್.ಆರ್.ಮೊಹಲ್ಲ, ಗಣೇಶ ದೇವಸ್ಥಾನದ ರಸ್ತೆ, ಮನೆ ನಂ 61/1ಎ, ಪೂ+ಪ - 40 ಅಡಿ, ದ+ಉ $\frac{40+25}{2}$ ಮೀ, ಪೂ-ರಸ್ತೆ, ಪ-ಮನೆ ನಂ 67/1, ಉ-ಮನೆ ನಂ 67/1, ದ-67/1
5.	ಪುಟ್ಟಲಕ್ಷ್ಮಮ್ಮ 116/ಎ, 1ನೇ ಕ್ರಾಸ್, ರಾಜೇಂದ್ರನಗರ, ಮೈಸೂರು	17.06.2022	25.08.2022	ಖಾತೆ ನಂ 992 15,000,00/- 17.06.2022 ರಿಂದ ಬಡ್ಡಿ+ಇತರೆ ವೆಚ್ಚಗಳು	ಮೈಸೂರು ನಗರ ಎನ್.ಆರ್.ಮೊಹಲ್ಲ, ರಾಜೇಂದ್ರ ನಗರ ಕೆಎಚ್‌ಬಿ, 3ನೇ ಕ್ರಾಸ್, ಮನೆ ನಂ 116/2ಎ, ಪೂ+ಪ-7.6 ಮೀ, ದ+ಉ- 13.20ಮೀ, ಪೂ-ಮನೆ ನಂ 116/2ಬಿ, ಪ-121/2ಬಿ, ಉ-ಮನೆ ನಂ 111/1ಬಿ, ದಕ್ಷಿಣಕ್ಕೆ-ರಸ್ತೆ
6.	ಬೋರಮ್ಮ ಉ॥ ಗೀತಾ 2546/ಎ, 4ನೇ ಕ್ರಾಸ್, ಕೆ.ಜಿ.ಕೊಪ್ಪಲು, ಮೈಸೂರು	17.06.2022	29.09.2022	ಖಾತೆ ನಂ 995 8,70,000/- 17.06.2021 ರಿಂದ ಬಡ್ಡಿ+ಇತರೆ ವೆಚ್ಚಗಳು	ಮೈಸೂರು ನಗರ ಚಾಮರಾಜ ಮೊಹಲ್ಲಾ, ಕೆ.ಜಿ.ಕೊಪ್ಪಲು 4ನೇ ಕ್ರಾಸ್2546/ಎ, ಪೂ+ಪ-22 ಅಡಿ, ದ+ಉ-17.6 ಅಡಿ, ಪೂ-ಮನೆ ನಂ 2546, ಪ-ಮರಿಯಪ್ಪ ಮನೆ, ಉ-6x34 ಅಡಿ, ಪ್ಯಾಸೇಜ್ ರಸ್ತೆ, ದ-ಕೆ.ಬಿ. ರಾಜೇಶ್ ಮನೆ
7.	ಆರ್.ರಂಗಸ್ವಾಮಿ, # 1040, 2ನೇ ಕ್ರಾಸ್, ಪಟ್ಟಗಾರ್ ರಸ್ತೆ, ಮಂಡಿ ಮೊಹಲ್ಲಾ, ಮೈಸೂರು	17.05.2022	05.08.2022	ಖಾತೆ ನಂ 1002 8,00,000/- 17.5.2021 ರಿಂದ ಬಡ್ಡಿ+ಇತರೆ ವೆಚ್ಚಗಳು	ಮೈಸೂರು ನಗರ, ಸಿ.ಎಚ್.ಮೊಹಲ್ಲಾ, ಜಯನಗರ ತೊಣಚಿಕೊಪ್ಪಲು, ಮನೆ ನಂ 121/ಎ, ಪೂ+ಪ-45ಅಡಿ, ದ+ಉ-15ಅಡಿ, ಪೂ-ರಸ್ತೆ, ಪ-ಮನೆ ನಂ 158, ಉ-ಮನೆ ನಂ 122, ದ-ಉಳಿಕೆ ಸ್ವತ್ತು

ದಿನಾಂಕ: 12.10.2022
ಸ್ಥಳ: ಮೈಸೂರು

ಸಹಿ/- ಅಧಿಕೃತ ಅಧಿಕಾರಿ
ದಿ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಮೈಸೂರು